

ಎಸ್ ಎಸ್ ಎಲ್ ಸಿ ದ್ವಿತೀಯ ಭಾಷೆ

ಪರೀಕ್ಷೆ : 978 ಗೈರು

ಉದಯರಶ್ಮಿ ನ್ಯೂಸ್

ಒಟ್ಟು 40,730 ವಿದ್ಯಾರ್ಥಿಗಳಲ್ಲಿ 39,752 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 978 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ತಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್. ನಾಗೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದಯರಶ್ಮಿ ನ್ಯೂಸ್ ಒಟ್ಟು 40,730 ವಿದ್ಯಾರ್ಥಿಗಳಲ್ಲಿ 39,752 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 978 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ತಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್. ನಾಗೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಉಪಾಧ್ಯಕ್ಷರಾಗಿ ಹಾಟಲೆ ನೇಮಕ

ಉದಯರಶ್ಮಿ ನ್ಯೂಸ್

ಅಫಜಲಪುರ: ಸಮಾಜವಾದಿ ಪಕ್ಷದ ನೂತನ ರಾಜ್ಯ ಉಪಾಧ್ಯಕ್ಷರನ್ನಾಗಿ ಮಹಾಂತೇಶ ಡಿ ಪಾಟೀಲ್ ಸೋನ್ಯ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಎನ್. ಮಂಜಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಮಹಾಂತೇಶ ಪಾಟೀಲ್ ಅವರ ಸಂಘಟನಾ ಶಕ್ತಿಯನ್ನು ಗುರುತಿಸಿ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ನೇಮಿಸಲಾಗಿದೆ. ಪಾಟೀಲ್ ಅವರು ಈ ಮೊದಲು ಉಪನ್ಯಾಸಕರಾಗಿ, ಜಿಎಸ್ಎಸ್ ಪಕ್ಷದ ತಾಲೂಕು ಅಧ್ಯಕ್ಷರಾಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಅಲ್ಲದೆ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಹೀಗಾಗಿ ಇವರ ರಾಜಕೀಯ ಜೀವನದ ಹಿರಿತನದ ಆಧಾರದ ಮೇಲೆ ಸಮಾಜವಾದಿ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಅವರು ಪಕ್ಷದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಪಕ್ಷ ಸಂಘಟನೆ ಮಾಡುವಲ್ಲಿ ಸಫಲರಾಗುತ್ತಾರೆಯೆಂದು ಆಶಾಭಾವನೆ ಇದೆ ಎಂದರು.

ಯಾವ ಸಂಸದರೂ ಮಾಡದ ಅಭಿವೃದ್ಧಿ ಮಾಡಿರುವೆ :ಜಿಗಜಣಗಿ

ಉದಯರಶ್ಮಿ ನ್ಯೂಸ್

ವಿಜಯಪುರ: ಈ ಹಿಂದೆ ಯಾವ ಸಂಸದರೂ ಮಾಡದ ಅಭಿವೃದ್ಧಿ ಕಾರ್ಯವನ್ನು ಕಳೆದ 15 ವರ್ಷ ಸಂಸದನಾಗಿ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದೇನೆಂದು ವಿಜಯಪುರ ಲೋಕಸಭೆಯ ಎನ್‌ಡಿಎ ಅಭ್ಯರ್ಥಿ ರಮೇಶ ಜಿಗಜಣಗಿ ಹೇಳಿದರು.



ಕೂಡಗಿ ಎನ್‌ಟಿಪಿಸಿ, ಮನಗೂಳಿ ಬಿಜೆ ಸೇರಿದಂತೆ ಅನೇಕ

ಶನಿವಾರ ಬಸವನ ಬಾಗೇವಾಡಿ ಮತಕ್ಷೇತ್ರದ ಕೂಡಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕ್ರಮದ ಸಭೆಯಲ್ಲಿ ಮಾತನಾಡಿ ಇಲ್ಲಿನ

ಏ.8ರಂದು ಉಚಿತ ರಕ್ತ ತಹಾಸಣೆ

ಉದಯರಶ್ಮಿ ನ್ಯೂಸ್

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ ಸ್ವಸ್ವತ್ತ ವಿಭಾಗದ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಏಪ್ರಿಲ್ 8 ರಂದು ಸೋಮವಾರ ಮಧ್ಯಮೇಹ (ಸಕ್ಕರೆ ಕಾಯಿಲೆ) ಖಿಡಕಿ ರೋಗಿಗಳಿಗೆ ಉಚಿತ ರಕ್ತ ತಪಾಸಣೆ ಹಾಗೂ ಆಯುರ್ವೇದ ಔಷಧಿ ವಿತರಣೆ ಶಿಬಿರವನ್ನು ಆಯೋಜಿಸಲಾಗಿದೆ.

ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಡಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತರು ಮೊಬೈಲ್ ಸಂಖ್ಯೆ- 8904446624 ಗೆ ಸಂಪರ್ಕಿಸಲು ಕೋರಲಾಗಿದೆ.

ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. 12 ಚುನಾವಣೆಗಳನ್ನು ಗೆದ್ದರೂ ನನಗೂ ಯಾವುದೇ ಹಮ್ಮು-ಬಿಮ್ಮು ಇಲ್ಲದೇ ಸಣ್ಣ ಕಾರ್ಯಕ್ರಮಗಳನ್ನು ಕೆಲಸ ಮಾಡುತ್ತಿದ್ದೇನೆ. ಎಲ್ಲರಿಗಿಂತ ಸಣ್ಣವನಾಗಿ ಎಲ್ಲರಿಗೂ ಕಾಕಾ, ಮಾಮಾ,ಬಾಬಾ ಅಂತ ಗೌರವ ಸಲ್ಲಿಸಿ ಇಷ್ಟು ವರ್ಷ ರಾಜಕಾರಣ ಮಾಡಿದ್ದೇನೆಂದು ತಿಳಿಸಿದರು.

ನರೇಂದ್ರ ಮೊದಿ 3ನೇ ಬಾರಿ ಪ್ರಧಾನಿಯಾಗಲು ಎಲ್ಲರೂ ನನಗೆ ಅತಿರ್ವಾದ ಮಾಡುವುದರ ಜೊತೆಗೆ ಮೊದಿ ಅವರು ಕಳೆದ 10 ವರ್ಷಗಳ ಆಡಳಿತದಲ್ಲಿ ದೇಶದ ಅಭಿವೃದ್ಧಿ ಜೊತೆಗೆ ಉತ್ತರ ಭಾರತದ ಎಲ್ಲ ದೇವಸ್ಥಾನಗಳನ್ನು ಅಭಿವೃದ್ಧಿಗೊಳಿಸಿದ್ದಾರೆ. ಅವರು ಮತ್ತೆ ಪ್ರಧಾನಿಯಾಗಲು ನನಗೆ ಬೆಂಬಲಿಸುವಂತೆ ಮನವಿ ಮಾಡಿದರು.

ಬಂಜಾರಾ ಸಮುದಾಯವನ್ನು ನನ್ನ ಮಿರುದ್ದ ಕಾಂಗ್ರೆಸ್‌ನವರು ಎತ್ತಿ ಕಟ್ಟಿದರು. ಈಗ ಅವರೇ ಸುಮ್ಮನಾಗಿದ್ದಾರೆ. ಪ್ರಧಾನಿ

ಮೋದಿಯವರಿಗೆ ಹೇಗೆ ದೇವರ ಅತಿರ್ವಾದ ಇದೆಯೋ ಹಾಗೆಯೇ ನನಗೂ ದೇವರ ಹಾಗೂ ಹಿರಿಯರ ಅತಿರ್ವಾದಿಂದ ಇಷ್ಟು ವರ್ಷಗಳ ಕಾಲ ರಾಜಕಾರಣ ಮಾಡಲು ಆಗಿದೆ ಎಂದರು.

ಬಿ ಜೆ ಪಿ - ಜೆ ಡಿ ಎ ಸ್ ವ್ಯಕ್ತಿತ್ವವಾಗಿದ್ದು ಅತಿರ್ವ ಸಂತೋಷವಾಗಿದೆ. 30 ವರ್ಷಗಳ ನಂತರ ಮತ್ತೆ ಮಾತೃ ಪಕ್ಷ ಜಿಡಿಎಸ್‌ಗೆ ಹೋಗಿದ್ದು ತುಂಬಾ ಮುಖಿಯಾಗಿದೆ. ಅಲ್ಲಿಯೇ ಹೆಗಡೆ- ಪಟೇಲ್ ಜತೆಗೂಡಿ ರಾಜಕಾರಣ ಮಾಡಿದ್ದನ್ನು ನೆನಪಿಸಿಕೊಂಡರು.

ವಿಧಾನ ಪರಿಷತ್ ಮಾಜಿ ಸದಸ್ಯ ಅರಣ ಶಹಾಪೂರ ಮಾತನಾಡಿ, ಕಾಂಗ್ರೆಸ್‌ನವರಿಗೆ ಸೋಲಿನ ಭೀತಿ ಕಾಡಲಾರಬಹುದೆಂದು ಸಂಸದ ಜಿಗಜಣಗಿ ಅವರಿಗೆ ಬಂಜಾರಾ ಸಮುದಾಯದ ಮತ ಬೇಕಿಲ್ಲ ಎಂದು ಅಪಶ್ಚರ್ಯ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಅಂತರಿಕ ಪ್ರಜಾಪ್ರಭುತ್ವವೇ ಇಲ್ಲ.

ಮತದಾನ ಕೇಂದ್ರಗಳ ಸೌಲಭ್ಯ ಕಲ್ಪಿಸಲು ಸೂಚನೆ

ಉದಯರಶ್ಮಿ ನ್ಯೂಸ್

ಅಫಜಲಪುರ: ಲೋಕಸಭೆ ಚುನಾವಣೆ ಹಿನ್ನೆಲೆ ತಾಲೂಕಿನ ಎಲ್ಲಾ ಮತಗಟ್ಟೆಗಳನ್ನು ಸಜ್ಜುಗೊಳಿಸುವ ಕೆಲಸ ಮಾಡಿಕೊಳ್ಳಿ. ಮುಖ್ಯವಾಗಿ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಡ್ಡಾಯವಾಗಿ ಕಲ್ಪಿಸಿ ಎಂದು ಪಿಡಿಬಿಗಳಿಗೆ ತಾ.ಪಂ ಇಬಿ ಚಂದ್ರಶೇಖರ ತಿಳಿಸಿದರು.



ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಎಂದ ಅವರು ಹೆಚ್ಚಿನ ಮತದಾನವಾಗುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಪಿಡಿಬಿ ಮಹಾಂತೇಶ ಎಂ.ಎಸ್.ಎಂ. ಜಾಗೃತಿ ಮೂಡಿಸಿ ಎಂದು ಸಲಹೆ ನೀಡಿದರು. ಶಿವಕುಮಾರ, ರಾಜಶೇಖರ ಕುಂಬಾರ ಸೇರಿದಂತೆ ಗ್ರಾ.ಪಂ ಸಿಬ್ಬಂದಿಗಳು ಇದ್ದರು.

ಕರ್ತವ್ಯ ನಿರ್ಲಕ್ಷ್ಯ : ಇಬ್ಬರ ಅಮಾನತ್ತು

ಉದಯರಶ್ಮಿ ನ್ಯೂಸ್

ಅಫಜಲಪುರ: 10ನೇ ತರಗತಿ ಪರೀಕ್ಷೆಗಳು ಆರಂಭಗೊಂಡಿದ್ದು ಕರ್ತವ್ಯ ಲೋಪದ ಅಡಿಯಲ್ಲಿ ಇಬ್ಬರು ಮುಖ್ಯ ಪರೀಕ್ಷಾ ಅಧಿಕಾರಕರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಬಿಇಬಿ ಹಾಜಿಮಲಂಗ ಇಂಡಿಕರ ತಿಳಿಸಿದ್ದಾರೆ.

ತಾಲೂಕಿನ ಕರ್ತವ್ಯ ಹಾಗೂ ಮೂರೂ ಪರೀಕ್ಷಾ ಕೇಂದ್ರಗಳಲ್ಲಿನ ಸಿಸಿ ಕ್ಯಾಮರಾಗಳು ಕಳ್ಳತನವಾಗಿದ್ದು ಕರ್ತವ್ಯ ನಿರ್ಲಕ್ಷ್ಯದ ಆರೋಪದಡಿ ಮೂರೂ ಪರೀಕ್ಷಾ ಮುಖ್ಯ ಅಧೀಕ್ಷಕ ಸುರೇಶ ಕೊರಚಿಗಾಂವ ಹಾಗೂ ಕರ್ತವ್ಯ ಪರೀಕ್ಷಾ ಕೇಂದ್ರದ ಮುಖ್ಯ ಪರೀಕ್ಷಾ ಅಧೀಕ್ಷಕಿ ಸುಂದಾ ಭಿಂಗಿ ಅವರನ್ನು ಅಮಾನತ್ತು ಮಾಡಿ ಡಿಡಿಪಿಎ ಸಕ್ರಿಯಗೊಳಿಸಿದರು.

ಬಿರಾದಾರ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದ್ದಾರೆ. ಕರ್ತವ್ಯ ಹಾಗೂ ಮೂರೂ ಪರೀಕ್ಷಾ ಕೇಂದ್ರಗಳಲ್ಲಿ ತಲಾ 10 ರಿಂದ 12 ಸಿಸಿ ಕ್ಯಾಮರಾಗಳಿದ್ದವು ಅವುಗಳನ್ನೆಲ್ಲಾ ಒಡೆದು ಹಾಕಿದ್ದಲ್ಲದೆ ಸರ್ವಿಸ್ ವೈರ್, ಕೇಬಲ್ ವೈರ್ ಸಹಿತ ಕಿತ್ತು ಹಾಕಲಾಗಿದೆ. ಈ ಘಟನೆ 2 ದಿನದ ಪರೀಕ್ಷೆಯ ಬಳಿಕ ನಡೆದಿದೆ ಎಂದ ಅವರು ಏ.2 ರಂದು ವಿರವಳಿ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ಅನಧಿಕೃತ ಪ್ರವೇಶ ಮಾಡಿದ ಆರೋಪದಡಿ ಪ್ರೌಢಶಾಲೆ ಶಿಕ್ಷಕ ಭೀಮಾಶಂಕರ ಅವರನ್ನು ಸಹ ಅಮಾನತ್ತು ಮಾಡಲಾಗಿದೆ. ಒಟ್ಟಾರೆ ಮೂರು ಜನ ಶಿಕ್ಷಕರನ್ನು ಅಮಾನತ್ತು ಮಾಡಲಾಗಿದ್ದು ಮುಂದಿನ ಪರೀಕ್ಷೆಗಳನ್ನು ನಾವು ಬಹಳ ಅಚ್ಚುಕಟ್ಟಾಗಿ ನಡೆಸಲು ಸಕಲ ತಯಾರಿ ಮಾಡಿಕೊಳ್ಳುತ್ತಿದ್ದೇವೆ ಎಂದರು.

ಲಜ್ಯಾಣ: ಯಶಸ್ವಿ ಕಾರ್ಯಾಚರಣೆಗೆ ಅಭಿನಂದನೆ ನನ್ನ ಮತಗಟ್ಟೆ-ಸ್ವಚ್ಛ ಮತಗಟ್ಟೆ ಅಭಿಯಾನ

ಉದಯರಶ್ಮಿ ನ್ಯೂಸ್

ಇಂಡಿ: ಸಾವು ಗೆದ್ದು ಬಂದ ಸ್ವಾತಿಕ್ ನ ಯಶಸ್ವಿ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಅಸ್ಪೆಕ್ಟ್ ಕಮಿಷನರ್ ಅಬೀದ್ ಗದ್ದಾಳ ಅವರಿಗೆ ಸನ್ಮಾನ ಗೌರವಿಸುವ ಮೂಲಕ ತಾಲ್ಲೂಕು - ಜಿಲ್ಲಾ ಆಡಳಿತ, ಜನ ಪ್ರತಿನಿಧಿ ಹಾಗೂ ಸರ್ಕಾರದ ಕಾರ್ಯ ಅತ್ಯಂತ ಶ್ಲಾಘನೀಯ ಎಂದು ಅಭಿನಂದನೆ ಸಲ್ಲಿಸಿದರು.



ದುರಂತದಲ್ಲಿ ಸಾತ್ವಿಕ ಮತ್ತುಂ-ಜಯನಾಗಿ ಹೊರಬಂದಿದ್ದಾನೆ. ಬೋರ್ ವೆಲ್ ನಲ್ಲಿ ಸಿಲುಕಿದ್ದ

“ಸ್ವಾತಿಕ್ ನ ಕಾರ್ಯಾಚರಣೆಯಲ್ಲಿ ಸಹಕರಿಸಿದ ಇಂಡಿ ಹಾಗೂ ವಿಜಯಪುರ ಜಿಲ್ಲೆಯ ಜನಪ್ರತಿನಿಧಿಗಳು, ಪತ್ರಕರ್ತರು ಮತ್ತು ಸಮಸ್ತ ಸಾರ್ವಜನಿಕರಿಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ತಾಲ್ಲೂಕು ಮತ್ತು ಜಿಲ್ಲಾ ಆಡಳಿತದ ವತಿಯಿಂದ ಅನಂತ ಧನ್ಯವಾದಗಳು.”

- ಅಬೀದ್ ಗದ್ದಾಳ, ಉಪವಿಭಾಗ ಅಧಿಕಾರಿ, ಇಂಡಿ

ಶುಕ್ರವಾರ ಪಟ್ಟಣದಲ್ಲಿರುವ ತಾಲ್ಲೂಕು ಆಡಳಿತ ಸೌಧದ ಉಪವಿಭಾಗ ಕಛೇರಿಯಲ್ಲಿ, ಎಸ್ ಎಸ್ ಪ್ರಾರಾ ಮೆಡಿಕಲ್ ಕಾಲೇಜು ಹಾಗೂ ನೂತನ “ಸ್ನೇಹ ಸಂಗಮ” ಗೆಳೆಯರ ಬಳಗದ ವತಿಯಿಂದ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನ್ಯಾಯವಾದಿ, ಎಸ್ ಎಸ್ ಪ್ರಾರಾ ಮೆಡಿಕಲ್ ಕಾಲೇಜು ಹಾಗೂ ಅಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಅಧ್ಯಕ್ಷ ಎಸ್ ಬಿ ಕೆಂಬೋಗಿ ಮಾತನಾಡಿದ ಅವರು, ನಮ್ಮ ತಾಲ್ಲೂಕಿನಲ್ಲಿ ಎರಡನೇ ಹಾಗೂ ಜಿಲ್ಲೆಯಲ್ಲಿ ಇದು ಮೂರನೇ ದುರ್ಘಟನೆಯಾಗಿದೆ. ಆದರೆ ಎರಡು ಘಟನೆಯಲ್ಲಿ ಯಶಸ್ವಿ ಕಾರ್ಯಾಚರಣೆ ಮಾಡಿದರೂ ಮಕ್ಕಳನ್ನು ಉಳಿಸಿಕೊಳ್ಳಲಾಗಲಿಲ್ಲ. ಆದರೆ ಈ ಬಾರಿ ಅತ್ಯಂತ ಕ್ರಿಯಾಶೀಲ, ಚುರುಕುತನದಿಂದ ಯೋಜಿತ ಕಾರ್ಯನಿರ್ವಹಣೆಯಿಂದ ಮಗುವಿನ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದು ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ಪತ್ರಕರ್ತ ಶಂಕರ್ ಜಮಾದಾರ ಮಾತನಾಡಿ, ಇಡೀ ರಾಜ್ಯದ ಕನ್ನಡಿಗರ ಒಕ್ಕೂಟದ ಪ್ರಾಥಮಿಕ ಸಂಘದ ಈ ಭಾಗದ ದೈವಿ ಶಕ್ತಿ ಕೃಪೆಯಿಂದ ತಾಲ್ಲೂಕು - ಜಿಲ್ಲಾ ಆಡಳಿತ ಹಾಗೂ ಜನಪ್ರತಿನಿಧಿಗಳ ಅವರಿತವಾದ ಪರಿಶ್ರಮದಿಂದ ಸ್ವಾತಿಕ್ ನ ಪುನರ್ಜನ್ಮವಾಯಿತು. ಭೀಮಾಶಂಕರ ಪಯಣ ಎಂದರೆ, ಇಲ್ಲಿ ಕಷ್ಟಕರ ನಿರ್ವಹಣೆಗಳು, ಅಪಾಯಕಾರಿ ಸವಾಲುಗಳು ಹೆಚ್ಚಾಗಿವೆ. ಇಲ್ಲಿ ಜನರೊಂದಿಗೆ ಪರಸ್ಪರ ನಂಬಿಕೆ ವಿಶ್ವಾಸ ಪ್ರಾಮಾಣಿಕ ಕರ್ತವ್ಯಗಳೊಂದಿಗೆ ಮನುಷ್ಯ ಜಾತಿ

“ತಾನೊಂದೆ ನೆಲಂ” ಆದಿಕವಿ ಪಂಪನ ಮಾತನ್ನು ಅನುಸರಿಸಿಕೊಂಡು ಸಾಗಿದರೆ ಖಂಡಿತ ಯಶಸ್ವಿಯಾಗಲು ಸಾಧ್ಯ ಎಂದರು. ಉಪನ್ಯಾಸಕ ಮಹಾಂತೇಶ ಪಾಟೀಲ, ಶಿಕ್ಷಕ ಸಾಹಿತಿ ದಶರಥ ಕೋರಿ ಮಾತನಾಡಿದರು.

ಈ ಸಂದರ್ಭದಲ್ಲಿ ಜೈ ಹನುಮಾನ್ ಸಹಕಾರಿ ಸಂಘದ ಅಧ್ಯಕ್ಷ ಜಗದೇವ ರಾಜೋಡ, ಉಪನ್ಯಾಸಕ ಮತ್ತು ಮುಲ್ಲಾ, ಫಯಾಜಿ ಭಾಗವಾನ, ಸುರೇಶ ಡೋಂಗ್ರೆ, ಶಿವಶರಣ ನಾಟಕಾರ, ರೇವಣ್ಣ ಹತ್ತಿ, ಹಣಮಂತ ಗುಡ್ಡ, ಸಾಯಿಕುಮಾರ ಪಾಟೀಲ, ರಘು ಕಚ್ಚಿ, ಸುನೀಲ ಚವ್ವಾಣಿ ಹಾಗೂ ಇನ್ನೂ ಅನೇಕ ಸ್ನೇಹಿತ ಮಿತ್ರರು ಉಪಸ್ಥಿತರಿದ್ದರು.



ಪ್ರಕಾಶ ದೇಸಾಯಿ, ಪುರಸಭೆ ಆರೋಗ್ಯ ನಿರೀಕ್ಷಕ ಮಹೇಶ ಹಿರೇಮಠ, ಶಾಲೆಯ ಸಿಬ್ಬಂದಿ ವರ್ಗ, ಪೌರಕಾರ್ಮಿಕರು ಇದ್ದರು. ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಜರುಗಿದ ಅಭಿಯಾನದಲ್ಲಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ತಾಲೂಕು ಐಇಸಿ ಸಂಯೋಜಕರು ಇತರರು ಭಾಗವಹಿಸಿದ್ದರು.

ಅನ್ನದಾತ ಸುಖಭವ

ಕಾರಣಿ ಭೂಲತ ರಾಗಿದ್ದರೂ ನಾಗೇಶ್‌ರಂ.ಯಾವ ವ್ಯಕ್ತಿ ಸುರೇಶನಿಗೆ ಬೆನ್ನೆಲುಬಾಗಿ ನಿಂತಿದ್ದರೂ ಅವರನ್ನು ಎಂದೂ ಯಾವ ಕಾರಣಕ್ಕೂ ಮನ ನೋಯಿಸದೇ ಸದಾ ಅವರ ಸಲಹೆ



ಮುಂದೆ ಸ್ವಲ್ಪ ದಿನದಲ್ಲಿ ಸುರೇಶ್ ವಿಧೇಶದಲ್ಲಿ ಸೆಟ್ ಆಗುವುದಾಗಿ ತಿಳಿಸಿದಾಗಂತೂ ಅವರಿಗೆ ಆಕಾಶವೇ ತಲೆ ಮೇಲೆ ಬಿದ್ದಂತಾಯಿತು. ಅನಿವಾರ್ಯವೆಂದು ಶ್ರೇಯಸ್ಸು ಬಯಸುವ ನಾಗೇಶ್ ಅವರಿಗೆ ಕುಳಿತಲ್ಲೇ ಹಾರೈಸಿದರು. ಈಗಂತೂ ಅವನ ಮದುವೆ ಸುದ್ದಿ ತಿಳಿದು ಕಣಿಡು ಕುಳಿತಿಳಿದರು. ಕಷ್ಟದಲ್ಲಿರುವವರಿಗೆ ಹಣ ನೀಡುವುದಾಗಿದ್ದರೂ ಅವರನ್ನು ಒಂದು ದಡಕ್ಕೆ ಮುಟ್ಟಿಸಿದ ಅನುಭವ ಅವರಿಗಾಗಿ ಅವನ ಶ್ರೇಯೋಭವದ್ದಿಗಾಗಿ ಹಾರೈಸಿದ. ಅವರಿಗೆ ಮನದಲ್ಲಿ ಆನಂದ ಬಾಷ್ಪ ಉದುರಿತು. ಮತ್ತೊಬ್ಬರಿಗೆ ಹೂ ಸಾಲಾಗುವುದಿಲ್ಲ ಆದರೆ ಅವರನ್ನು ಪರಿ ದಾರಿ ತೋರಿಸಿದರೆ ಅವರು ಮುಂದೆ ಹೋಗಿ ಗುರಿ ತಲುಪುವಲ್ಲಿ ಯಾವ ಸಂದೇಹವಿಲ್ಲ ಎಂದು ಅರಿತರು ನಾಗೇಶ್ ರು.

ಉದಯರಶ್ಮಿ ದಿನಪತ್ರಿಕೆ ಕಾವ್ಯರಶ್ಮಿ - ಸುಮಂಗಳ ದೀಕ್ಷಿತ್ ("ನಮ್ಮ ಕಥಾ ಅರಮನೆ" ಬರಹಗಾರರು)

ನಿನ್ನಿಂದಲೇ ನಲ್ಲೆಯ ಬಾಳಿಗೆ ತುಂಬಿದ ಒಲವಿನ ಗೆಳೆಯನೇ ಒಲವಿನ ಲತೆಯಲಿ ಹೂ ಅರಳಿಸಿದ ಚಲುವನೇ ನಿನ್ನಿಂದಲೇ ತುಂಬಿದ ಬರಿದಾದ ಬಾಳಿಗೆ ರಂಗು ನಿನ್ನಿಂದಲೇ ಅವರಿಸಿತು ಮನಕೆ ಹೊಸ ಗುಂಗು ನೀನಿರಲು ಸನಿಹ ಬೇಕಿಲ್ಲ ನನಗೆ ಜಗದ ಪರಿವೆ ನನ್ನದೆಯೆ ಹಾಳೆಯಲಿ ನಿನ್ನದೇ ಚಿತ್ರವನು ಬರವೆ ಲತೆಯಂತೆ ನಿನ್ನ ತೋಳನು ಆವರಿಸುವೆ ಮೆಲ್ಲಗೆ ನಿನ್ನದೇ ಗೂಡಿನ ಒಳ ಸೇರಿ ನಾನಿರುವೆ ಬೆಚ್ಚಗೆ

ಉದಯರಶ್ಮಿ ದಿನಪತ್ರಿಕೆ ಭಾವರಶ್ಮಿ - ಸರೋಜಾ ರಾವ್ ("ನಮ್ಮ ಕಥಾ ಅರಮನೆ" ಬರಹಗಾರರು)

ನೋಡಿಕೊಂಡರಾಯಿತೆಂದರೂ ಮನೆಯಲ್ಲಿ ವಾತಾವರಣ ಬಡತನದ ಬೇಗೇಯಲ್ಲಿ ಸಾಧ್ಯವಿರಲಿಲ್ಲ. ಅವನ ಮನಗೆ ಹೋಗಿ ಅವನಿಗೆ ಅಟದಲ್ಲಿ ಅಭಿರುಚಿ ಇರುವುದನ್ನು ಕಂಡು ಅವನ ಕೆಲಸಕ್ಕೆ ಅನುಕೂಲ ಮಾಡಿಕೊಟ್ಟಿದ್ದರು. ಅವನ ಶ್ರದ್ಧೆಗೆ ಮಾರುಹೋಗಿದ್ದರು. ಅವನ ಪರಿಶ್ರಮ ಕಂಡು ಬೆರಗಾಗಿದ್ದರು. ಬೀರ ಹಣ ಕೊಟ್ಟರೆ ಅಂದಿಗೆ ಮರುದಿನಕ್ಕಾದೀತು. ಆದರೆ ಅವನ ಯಶಸ್ಸಿಗೆ ಸೂಚನೆಯಂತೇ ನಡೆಯುತ್ತಾ ರಾಜ್ಯಮಟ್ಟದ ಚಾಂಪಿಯನ್ ಆದ ಸುರೇಶನ ಕಂಡು ತಮ್ಮ ದುಃಖ ಮರೆತು ನಗುತ್ತಿದ್ದ ನಾಗೇಶರಿಗೆ ಒಂದು ಮುಂಜಾವು ಅವನ ಮನೆ ಸಮೀಪವೇ ಆಫಾತವಾಗಿ ಕಾಲು ಊನಾಯಿತು. ಅದನ್ನು ಕಂಡು ಸುರೇಶ್ ಮಗನಂತೆ ಅವರ ಸೇವೆ ಮಾಡಿ ಊರೂಗೋಲ ಹಿಡಿದು ನಡೆಯುವಂತೆ ಮಾಡಿ ಅವರ ಸಂಸಾರವನ್ನು ತನ್ನ ಸಂಸಾರದಂತೆ ನೋಡಿಕೊಂಡನು.

ಇದು ನನ್ನ ಕೊನೆಯ ಚುನಾವಣೆ :ಜಿರಜಣರಿ

ಉದಯರಶ್ಮಿ ನ್ಯೂಸ್
ಬಸವನಬಾಗೇವಾಡಿ : ಜಿಲ್ಲೆಯ ಅಭಿವೃದ್ಧಿಗಾಗಿ ಕಳೆದ 10 ವರ್ಷದಲ್ಲಿ ಸಾಕಷ್ಟು ಅನುದಾನ ತರುವ ಅಭಿವೃದ್ಧಿಗಾಗಿ ನಾನು ಹಾಡಿಲ್ಲೇನೆ. ಇದು ನನ್ನ ಕೊನೆಯ ಚುನಾವಣೆಯಾಗಿರುವುದರಿಂದಾಗಿ ವಿಜಯಪುರ ಜಿಲ್ಲೆ ಇನ್ನಷ್ಟು ಅಭಿವೃದ್ಧಿಗಾಗಿ ಎಲ್ಲ ಕಾರ್ಯಕ್ರಮ ಶ್ರಮಿಸಿ ಬಹುಮತದೊಂದಿಗೆ ಆಯ್ಕೆ ಮಾಡುವ ಮೂಲಕ ಮೂರನೇ ಬಾರಿಗೆ ನರೇಂದ್ರ ಮೋದಿ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡಬೇಕೆಂದು ಸಂಸದ, ಲೋಕಸಭೆ ಬಿಜೆಪಿ ಅಭ್ಯರ್ಥಿ ರಮೇಶ ಜಿರಜಣರಿ ಹೇಳಿದರು.

ರೈಲ್ವೆ ಬಾಡಗೇಜ್ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಅಭಿವೃದ್ಧಿ ಮಾಡಲಾಗಿದೆ. ನಾನು ಕಳೆದ 45 ವರ್ಷಗಳಿಂದ ರಾಜಕಾರಣದಲ್ಲಿ ದುಕ್ಕೊಂಡು ಕೇಂದ್ರ, ರಾಜ್ಯದಲ್ಲಿ ಸಚಿವನಾಗಿ, ಸಂಸದನಾಗಿ ಜನರ ಅಭಿವೃದ್ಧಿ ಬಲದಿಂದ ಕಾರ್ಯನಿರ್ವಹಿಸಿದ್ದೇನೆ. ವಿಜಯಪುರ ಜಿಲ್ಲೆಯಲ್ಲಿ ಇನ್ನಷ್ಟು ಅಭಿವೃದ್ಧಿ ಮಾಡುವ ಆಸೆ ನನ್ನದಾಗಿದೆ. ಈ ಆಸೆಯನ್ನು ಪೂರೈಸಲು ಮತಬಾಂಧವರು ಆಯ್ಕೆ ಮಾಡಬೇಕೆಂದು ಮನವಿ ಮಾಡಿಕೊಂಡರು.



ಮೋದಿ ಇದ್ದಾರೆ. ಮೂರನೇ ಬಾರಿಗೆ ದೇಶದ ಪ್ರಧಾನಿ ನರೇಂದ್ರ ಮೋದಿ ಖಂಡಿತ ಆಗುತ್ತಾರೆ. ಇದನ್ನು ತಪ್ಪಿಸಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದರು.

ಮಾಜಿ ಸಚಿವ ಎಸ್.ಕೆ.ಬೆಳ್ಳೆಬ್ಬಿ ಮಾತನಾಡಿ, ನಾವೆಲ್ಲರೂ ಹೆಮ್ಮೆ ಪಡುವಂತೆ ಪ್ರಧಾನಿ ನರೇಂದ್ರ ಮೋದಿ ನಮಗೆ ಸಿಕ್ಕಿದ್ದಾರೆ. ಇಂತಹ ಪ್ರಧಾನಿ ಮೂರನೇ ಬಾರಿಗೆ ಪ್ರಧಾನಿಯಾದರೆ ದೇಶ ಇನ್ನಷ್ಟು ಅಭಿವೃದ್ಧಿಯಾಗುವುದರಿಂದ ನಮಗೆ ಸಂತೋಷವಾಗುತ್ತದೆ. ಇವರ ಕೈ ಬಲಪಡಿಸಬೇಕಾದರೆ ನಮ್ಮ ಕಾರ್ಯಕರ್ತರು ಸಂಸದ ರಮೇಶ ಜಿರಜಣರಿ ಅವರನ್ನು 3 ಲಕ್ಷ 70

ಸಾವಿರ ಮತಗಳ ಅಂತರದಿಂದ ಆಯ್ಕೆಯಾಗುವಂತೆ ಮಾಡಬೇಕು. ನಮ್ಮ ಎಲ್ಲ ಕಾರ್ಯಕರ್ತರು ಸಕ್ರಿಯವಾಗಿ ಕಾರ್ಯನಿರ್ವಹಿಸುವ ಮೂಲಕ ಸರಳ ಸಜ್ಜನಿಕೆ ರಾಜ-ಕಾರಣಿಯಾಗಿರುವ ರಮೇಶ ಜಿರಜಣರಿ ಅವರನ್ನು ಆಯ್ಕೆ ಮಾಡಬೇಕೆಂದು ಮನವಿ ಮಾಡಿಕೊಂಡರು.

ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಕೂಚಬಾಳ, ವಿಧಾನ ಪರಿಷತ್ ಮಾಜಿ ಸದಸ್ಯ ಅರಣ್ಯ ಶಂಕರಪೂರ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ, ಜಿಲ್ಲಾ ಪ್ರಧಾನ

ಕಳೆದ 10 ವರ್ಷದಲ್ಲಿ ದೇಶವನ್ನು ಎಲ್ಲ ಕ್ಷೇತ್ರದಲ್ಲಿ ಮುಂದುವರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ನಮ್ಮ ದೇಶವು ಅರ್ಥಿಕ ಪರಿಸ್ಥಿತಿಯಲ್ಲಿ 15 ಸ್ಥಾನದಲ್ಲಿರುವುದನ್ನು 5 ನೇ ಸ್ಥಾನಕ್ಕೆ ಬರುವಂತೆ ಪ್ರಧಾನಿ ಮಾಡಿದ್ದಾರೆ. ಮೂರನೇ ಬಾರಿಗೆ ಅವರು ಪ್ರಧಾನಿಯಾದರೆ ಈ ಸ್ಥಾನ 3 ನೇ ಸ್ಥಾನಕ್ಕೆ ಬರಲಿದೆ. ದೇಶದ ಪ್ರತಿಯೊಬ್ಬರ ಮನಸ್ಸಿನಲ್ಲಿ ನರೇಂದ್ರ

ನಮ್ಮ ರಕ್ಷಣೆಗೆ, ದೇಶದ ಉಳಿವಿಗೆ ಬಿಜೆಪಿಗೆ ಮತ :ಶಾಸಕ ಯತ್ಯಾಳ

ಉದಯರಶ್ಮಿ ನ್ಯೂಸ್
ವಿಜಯಪುರ: ನಮ್ಮ ರಕ್ಷಣೆಗಾಗಿ, ದೇಶ ಉಳಿವಿಗಾಗಿ ನಮ್ಮ ಮತ ಬಿಜೆಪಿಗೆ ಹಾಕುವ ಕಾಲ ಬಂದಿದೆ. ನಮ್ಮ ಮತಗಳು ಉಳಿಯಬೇಕೆಂದರೆ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ನಗರ ಶಾಸಕರಾದ ಬಸವನಗೌಡ ಪಾಟೀಲ ಯತ್ಯಾಳ ಹೇಳಿದರು.



ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಶನಿವಾರ ನಡೆದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಹಾಗೂ ನಗರ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಕಳೆದ 10 ವರ್ಷಗಳಲ್ಲಿ ಆಗಿರುವ ಅಭಿವೃದ್ಧಿಯಿಂದ ಯಾರನ್ನು ಕೇಳಿದರೂ ಮೋದಿಗೆ ಮತ ಎನ್ನುತ್ತಾರೆ. ಯಾವ ಗ್ಯಾರಂಟಿಯೂ ಬೇಡ, ನಮಗೆ ಮೋದಿಯವರೇ ಗ್ಯಾರಂಟಿ ಎನ್ನುತ್ತಿದ್ದಾರೆ. ದೇಶ ಉಳಿಯಬೇಕೆಂದರೆ, ಸನಾತನ ಧರ್ಮ ಉಳಿಯಬೇಕೆಂದರೆ ದೇಶಕ್ಕೆ ಮೋದಿಯವರು ಅನಿವಾರ್ಯ. ಎಲ್ಲರೂ ಕಂಕಣ ಬದ್ಧರಾಗಿ ಮೋದಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ಮುಟ್ಟಿಸಲು ಸಲಹೆ ನೀಡಿದರು.

ಅಲ್ಪಸಂಖ್ಯಾತರ ಅಭಿವೃದ್ಧಿಯೇ ಕಾಂಗ್ರೆಸ್ ಮೂಲಮಂತ್ರವಾಗಿದೆ. ಅವರ ಪ್ರಣಾಳಿಕೆಯಲ್ಲಿ ಕಾಶ್ಮೀರದ ಹೊರತು ಖಂಡಿಸಲಿಲ್ಲ. ನಮ್ಮ ದೇವಸ್ಥಾನಗಳ ಹಣವನ್ನು ಅಲ್ಪಸಂಖ್ಯಾತರ ಅಭಿವೃದ್ಧಿಗೆ, ಅವರ ಆಸ್ತಿ ರಕ್ಷಣೆಗೆ ನೀಡುತ್ತಾರೆ. ಹಿಂದೂಗಳು, ದಲಿತರು, ಹಿಂದುಳಿದ ವರ್ಗದವರು ಏನು ಮಾಡಬೇಕು ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದ ತಡ ಬೆಳಗಾವಿ ಮತ್ತಿತರ ಪಾಕ್ ಧಜ ಹಾರಿಸಿದರು. ವಿಧಾನಸೌಧ ಆವರಣದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದರು. ಅದನ್ನು ಕಾಂಗ್ರೆಸ್ ನವರು ಸುಳ್ಳೆಂದು ವಾದ ಮಾಡಿದರೆ ಹೊರತು ಖಂಡಿಸಲಿಲ್ಲ. ನಮ್ಮ ದೇವಸ್ಥಾನಗಳ ಹಣವನ್ನು ಅಲ್ಪಸಂಖ್ಯಾತರ ಅಭಿವೃದ್ಧಿಗೆ, ಅವರ ಆಸ್ತಿ ರಕ್ಷಣೆಗೆ ನೀಡುತ್ತಾರೆ. ಹಿಂದೂಗಳು, ದಲಿತರು, ಹಿಂದುಳಿದ ವರ್ಗದವರು ಏನು ಮಾಡಬೇಕು ಎಂದು ಪ್ರಶ್ನಿಸಿದರು.

ಪ್ರಾಮಾಣಿಕತೆ ಹಾಗೂ ಅಭಿವೃದ್ಧಿ ಕಾಳಜಿ ಹೊಂದಿರುವ ಪ್ರಧಾನಿ ಮೋದಿಯವರ ಪ್ರಭಾವ ಸಹಿಸಲಾಗದೆ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ ಎಂದರು.

ನಗರ ಶಾಸಕರಾದ ಬಸವನಗೌಡ ಪಾಟೀಲ ಯತ್ಯಾಳ ಅವರು ದೇಶ, ಧರ್ಮದ ವಿಷದಲ್ಲಿ ರಾಜೀಯೇ ಮಾಡಿಕೊಳ್ಳುವುದಿಲ್ಲ. ಸದಾ ಹಿಂದುತ್ವ, ದೇಶದ ಸಂಸ್ಕೃತಿ, ಪರಂಪರೆ, ಮಹಾಪುರುಷರ ಪರ ಗಟ್ಟಿವಾಗಿ ತಾಳುತ್ತಾರೆ ಎಂದು ಹೇಳಿದರು.

ಸಂಸದ ರಮೇಶ ಜಿರಜಣರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಿಳಾ ಪಾಟೀಲ, ಮತಕ್ಷೇತ್ರ ಪ್ರಧಾನಿ ವಿವೇಕಾನಂದ ಡಬ್ಬೆ, ನಗರ ಮಂಡಲ ಅಧ್ಯಕ್ಷ ಶಂಕರ ಹೊಗಾರ

ಹೇಳಿದಾಗ, ಜನತಾ ಪಕ್ಷದಿಂದ ಹೊರ ಬಂದು, ಪಾಜಪೇಯಿ, ಅಡ್ಡಾನಿ ಸೇರಿ ಹಲವು ನಾಯಕರು ಬಿಜೆಪಿ ಸ್ಥಾಪನೆ ಮಾಡಿದರು. ಹಂತ ಹಂತವಾಗಿ ಪಕ್ಷ ಗಟ್ಟಿ ಆಗುತ್ತ, ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಇಂದು ಯಾವುದೇ

“ಯಾವ ಸಮುದಾಯದ ವಿರುದ್ಧವೂ ನಾವು ಇಲ್ಲ. ಮುಂದಿನ ದಿನಗಳಲ್ಲಿ ವಿಜಯಪುರ ಜಿಲ್ಲೆಯಲ್ಲಿ ಬಂಜಾರ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ಕೊಡುವ ಜವಾಬ್ದಾರಿ ನಾನು ಹೊರುತ್ತೇನೆ.”

- ಬಸವನಗೌಡ ಪಾಟೀಲ ಯತ್ಯಾಳ, ಶಾಸಕರು

ಪಕ್ಷದ ಬೆಂಬಲವಿಲ್ಲದೆ, ಸ್ವತಂತ್ರವಾಗಿ ಮೋದಿಜಿ ಅವರ ನೇತೃತ್ವದಲ್ಲಿ ಅತ್ಯುತ್ತಮ ಆಡಳಿತ ನಡೆಯುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಮಾತನಾಡಿ, ಕಾಂಗ್ರೆಸ್ ನವರು ಹಿಂತಿರುಗಿ ದೇಶದ ಒಳ, ಕಲ್ಯಾಣದ ಬಗ್ಗೆ ಯೋಚನೆಯೇ ಮಾಡಲಿಲ್ಲ. ಬೀರಿ ಕುಟುಂಬದ ಸ್ವಾರ್ಥ ಬಯಸಿದರು. ಈಗ

ಮಾತನಾಡಿದರು. ಮುಖಂಡ ದಯಾಸಾಗರ ಪಾಟೀಲ, ಮತಕ್ಷೇತ್ರ ಸಂಚಾಲಕ ಬಸವರಾಜ ಬೈಚಬಾಳ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಸ್ವಪ್ನಾ ಕಣಮುಜನಾಳ, ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷ ಲಕ್ಷ್ಮಿ ಕನ್ನೋಳಿ ಮತ್ತಿತರರು ಇದ್ದರು. ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಪಾಪುಸಿಂಗ್ ರಜಪೂತ ನಿರೂಪಿಸಿದರು.

ವರೆಗೆ ಸಾಲನೀಡಿ ಸಾಲದ ಶೇ. 10% ಹಣವನ್ನು ಪ್ರತೀ ತಿಂಗಳಂತೆ ಹತ್ತು ತಿಂಗಳ ಅವಧಿಯಲ್ಲಿ ವಸೂಲಿ ಮಾಡುತ್ತಾರೆ. ಕೆಂಪು ಅಥವಾ ಪ್ರತೀತಿಂಗಳ ಹಾಜರಾತಿ ತಪ್ಪಿದಲ್ಲಿ ಬ್ರಹ್ಮ ಮೊತ್ತದ ದಂಡವನ್ನು ವಸೂಲಿ ಮಾಡುತ್ತಾರೆ.

ಇದಿಷ್ಟೇ ಅಲ್ಲದೆ ಗ್ರಾಮದಲ್ಲಿ ಸಾರಾಯಿ ನಿಷೇಧ, ಬಸ್ ನಿಲುಗಡೆ, ಪಡಿತರ ಅಂಗಡಿಗಳಲ್ಲಿ ನಡೆಯುತ್ತಿದ್ದ ಅಪವ್ಯವಹಾರಗಳ ವಿರುದ್ಧ ನಡೆದ ಸಾಮಾಜಿಕ ಹೋರಾಟಗಳಲ್ಲಿ ಸಂಘಟನೆಯ ಸದಸ್ಯೆಯರು ಪಾಲ್ಗೊಳ್ಳುವ ಮೂಲಕ ಹೋರಾಟ ಯಶಸ್ವಿಯಾಗುತ್ತಿದ್ದಾರೆ.

ಬಡ್ಡಿ ಹಣಕ್ಕಾಗಿ ಬಡಿದಾಡಿ ಸಂಘವನ್ನೇ ರದ್ದುಗೊಳಿಸುವ ಹಲವಾರು ಉದಾಹರಣೆಗಳಿರುವ ಬಡ್ಡಿ ಇಲ್ಲದೇ ಸಾಲ ನೀಡುವ ಮೂಲಕ ಇತರ ಸಂಘಗಳಿಗೆ ರಶ್ಮಿ ಸ್ವಯಂ-ಸಿದ್ಧ ಮಹಿಳಾ ಸಂಘ ಮಾದರಿಯಾಗಿ ಮುನ್ನಡೆಯುತ್ತಿದೆ.


“ ಸಂಘವೆಂದರೆ ಅದೊಂದು ಗುಂಪು. ಅಲ್ಲಿ ಒಬ್ಬರಿಗೆ ಅನುಕೂಲವಿದ್ದರೆ ಇನ್ನೊಬ್ಬರಿಗೆ ತೊಂದರೆಯಿರುತ್ತದೆ. ಒಬ್ಬರ ಕಷ್ಟಕ್ಕೆ ಇನ್ನೊಬ್ಬರೂನು ಧರ್ಮ. ಆ ಉದ್ದೇಶಕ್ಕಾಗಿಯೇ ಸರಕಾರ ಮಹಿಳಾ ಸ್ವ-ಸಹಾಯ ಸಂಘಗಳನ್ನು ಆಸ್ತಿತ್ವಕ್ಕೆ ತಂದಿದೆ. ಈ ಸಂಘಟನೆಯಿಂದ ಹಲವಾರು ಮಹಿಳೆಯರಿಗೆ ಸ್ವಾವಲಂಬಿಯಾಗಿ ಬದುಕುವುದನ್ನು ಕಲಿಸಿದೆ.”

- ಮದೀನಾ ಮುಲ್ಲಾ ರಶ್ಮಿ ಸ್ವಯಂ-ಸಿದ್ಧ ಮಹಿಳಾ ಸಂಘದ 1ನೇ ಪ್ರತಿನಿಧಿ

ಇಂದು ವಿಶ್ವ ಆರೋಗ್ಯ ದಿನ ಆರೋಗ್ಯಕರ ಜೀವನಕ್ಕಾಗಿ ಸಮತೋಲಿತ ಆಹಾರ ಅತ್ಯಗತ್ಯ

ಉದಯರಶ್ಮಿ ನ್ಯೂಸ್
ಆರೋಗ್ಯ ಒಂದಿದ್ದರೆ, ಸಕಲವು ನಮ್ಮ ಅಂಗಿಯಲ್ಲಿ ಇದ್ದು ಹಾಗೆ. ಆರೋಗ್ಯವೇ ಭಾಗ್ಯ ಈ ನುಡಿಮುತ್ತುವನ್ನು ನಾವು ಹಿಂದಿನಿಂದಲೂ ಕೇಳಿಕೊಂಡು ಬಂದಿದ್ದೇವೆ. ಜೀವನದ ಗುಣಮಟ್ಟವನ್ನು ಸುಧಾರಿಸಲು ಆರೋಗ್ಯ ಬಹಳ ಮುಖ್ಯ ಎಂದು ಈ ನುಡಿಮುತ್ತು ಒತ್ತಿಹೇಳುತ್ತದೆ. ಮನುಷ್ಯ ಉತ್ತಮ ರೀತಿಯಲ್ಲಿ ಬಾಳಿಕೆ ನಡೆಸಲು ಆರೋಗ್ಯ ಅತ್ಯಗತ್ಯ. ಅದು ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡನ್ನೂ ಒಳಗೊಂಡಿರುತ್ತದೆ. ಆರೋಗ್ಯ ಕಾಳಜಿ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ವಿಶ್ವ ಆರೋಗ್ಯ ಸಂಸ್ಥೆ ಪ್ರತಿವರ್ಷ ಏಪ್ರಿಲ್ 7ನೇ ವಿಶ್ವ ಆರೋಗ್ಯ ದಿನವೆಂದು ಆಚರಿಸುತ್ತದೆ.

ಆರೋಗ್ಯ ಮತ್ತು ಸ್ವಾಸ್ಥ್ಯದ ಅರಿವು ಮೂಡಿಸಲು ಈ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಪ್ರತಿವರ್ಷ ಮನುಷ್ಯನು ಆರೋಗ್ಯಕರವಾಗಿ ಜೀವನ ನಡೆಸುವಂತೆ ಆಗಬೇಕು. ಜನಸಾಮಾನ್ಯರಿಗೆ ಆರೋಗ್ಯದ



ಕಾಳಜಿ ತಿಳಿಹೇಳುವುದು ಇಂದಿನ ಅಗತ್ಯವಾಗಿದೆ. ಜನರು ಸೂಕ್ತ ಕಾಲಕ್ಕೆ ತೆಗೆದುಕೊಳ್ಳಬೇಕಾದ ಔಷಧಿ, ಕಾಪಾಡಬೇಕಾದ ನೈರ್ಮಲ್ಯ, ಸ್ವಚ್ಛತಾ ಅಭ್ಯಾಸಗಳು, ನೀರಿನ ಸಂರಕ್ಷಣೆ, ಪರಿಸರದ ಸ್ವಚ್ಛತೆಯಂತಹ ವಿಷಯಗಳ ಬಗ್ಗೆ ಕಾಳಜಿವಹಿಸುವ ನಿಯಮಿತ ವ್ಯಾಯಾಮದ ಯೋಗ, ಧ್ಯಾನದ ಮೂಲಕ ಒತ್ತಡದ ಮಟ್ಟವನ್ನು ಕಡಿಮೆ ಮಾಡಬಹುದು. ಆರೋಗ್ಯಕರ ವ್ಯಾಯಾಮವು ಅತ್ಯುತ್ತಮ ಮಾರ್ಗವಾಗಿದೆ. ಅದು ಓಟ, ಈಜು, ಯೋಗ, ನೃತ್ಯ, ಹೈಕಿಂಗ್ ಆಗಿರಬಹುದು. ಈ ವಿಶ್ವ ಆರೋಗ್ಯ ದಿನದಂದು, ನಿಮ್ಮ ದೈನಂದಿನ ದಿನಚರಿಗೆ ವ್ಯಾಯಾಮವನ್ನು ಸೇರಿಸಿ, ಮತ್ತು ನಿಮ್ಮ ಆರೋಗ್ಯ ಸ್ಥಿತಿಯಲ್ಲಿ ನಿಮ್ಮ ವ್ಯತ್ಯಾಸವನ್ನು ಅನುಭವಿಸುವಿರಿ.

‘ಆರೋಗ್ಯ ನಿಜವಾದ ಸಂಪತ್ತೆ’ ಹೊರತು, ಚಿನ್ನ, ಬೆಳ್ಳಿಯ ತುಂಡುಗಳಲ್ಲ ಎಂದು ರಾಷ್ಟ್ರಪತಿ ಮಹಾತ್ಮ ಗಾಂಧಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಸಂತೋಷ ಎಸ್ ಬಂಡೆ ತಿಕ್ಕರು, ನಾಗರಾಣಿ
ಮಾಹಿತಿಂನ್ನು ನೀಡಲಾಗುವುದು. ಇದರಿಂದ ಸಮಾಜದ ಆರೋಗ್ಯ ಉತ್ತಮಗೊಳ್ಳುತ್ತದೆ. ಆರೋಗ್ಯಕರ ಜೀವನಕ್ಕಾಗಿ ಸಮತೋಲಿತ ಆಹಾರ ಅತ್ಯಗತ್ಯ. ಊಟವು ತರಕಾರಿಗಳು, ಧಾನ್ಯಗಳು, ಹಣ್ಣುಗಳು ಮತ್ತು ಪ್ರೋಟೀನ್‌ಗಳು, ಆರೋಗ್ಯಕರ ಕೊಬ್ಬುಗಳು ಮತ್ತು ಇತರ ಪ್ರಮುಖ ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಇತರ ಆಹಾರಗಳನ್ನು ಒಳಗೊಂಡಿರಬೇಕು. ಪ್ರಪಂಚದಾದ್ಯಂತ ವೈದ್ಯರು ಮತ್ತು ಆರೋಗ್ಯ ತಜ್ಞರ ಪ್ರಕಾರ, ಹೃದ್ಯೋಗ,

ಏ.7ರಂದು ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ

ಉದಯರಶ್ಮಿ ನ್ಯೂಸ್
ವಿಜಯಪುರ: ಲೋಕಸಭೆ ಸಾರ್ವತ್ರಿಕ ಚುನಾವಣೆ-2024ರ ಸಲುವಾಗಿ ಟ್ರೈನಿಂಗ್, ಸಹಾಯಕ ಟ್ರೈನಿಂಗ್ ಅಧಿಕಾರಿಗಳಿಗೆ ಏಪ್ರಿಲ್ 7ರಂದು ಬೆಳಿಗ್ಗೆ 9.30 ಘಂಟೆಗೆ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಮುದ್ದೇಬಿಹಾಳ ಮತಕ್ಷೇತ್ರ ವ್ಯಾಪ್ತಿಯಲ್ಲಿ ಎಮ್.ಜಿ.ವಿ.ಸಿ ಕಾಲೇಜು ನಲ್ಲಿ ದೇವರ ಹಿಪ್ಪರಗಿ ಮತಕ್ಷೇತ್ರದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ, ಬಸವನ ಬಾಗೇವಾಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬಸವೇಶ್ವರ ಪಿಯು ಕಾಲೇಜಿನಲ್ಲಿ, ಬಬಲೇಶ್ವರ ಮತಕ್ಷೇತ್ರ ವ್ಯಾಪ್ತಿಯಲ್ಲಿ ವಿವಿ ದರಬಾರ ಪ್ರೌಢ ಶಾಲೆ ಹಾಗೂ ಪಿಯು ಕಾಲೇಜಿ ವಿಜಯಪುರನಲ್ಲಿ, ನಾಗರಾಣಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಪಿಡಿಜಿ ಪ್ರೌಢ ಶಾಲೆ ವಿಜಯಪುರ, ಇಂದಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ, ಸಿಂಧಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಆರ್.ಡಿ. ಪಾಟೀಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಟ್ರೈನಿಂಗ್, ಸಹಾಯಕ ಟ್ರೈನಿಂಗ್ ಅಧಿಕಾರಿಗಳು ತರಬೇತಿಗೆ ಕಡ್ಡಾಯವಾಗಿ ಹಾಜರು ಇರಬೇಕು ಎಂದು ಚುನಾವಣೆ ಅಧಿಕಾರಿಯೂ ಆದ ಜಿಲ್ಲಾಧಿಕಾರಿ ಟಿ. ಭೂಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೆರೆದ ಕೊಳವೆ ಬಾವಿಗಳ ಮುಚ್ಚುವ ಕೆಲಸವಾಗಲ : ದಾಸರ್

ಉದಯರಶ್ಮಿ ನ್ಯೂಸ್
ಅಘಜಲಪುರ: ರೈತರು, ಸಾರ್ವಜನಿಕರು ನೀರಿಗಾಗಿ ಕೊರತುವ ಕೊಳವೆ ಬಾವಿಗಳು ನೀರಿಲ್ಲದಿದ್ದರೆ ಬಾಯಿ ತೆರೆದು ಬಿಡುವ ಬದಲಿಗೆ ಮುಚ್ಚುವ ಕೆಲಸಮಾಡಿ ಎಂದು ತಹಶೀಲ್ದಾರ್ ಸಂಜೀವಕುಮಾರ ದಾಸರ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಬಾಬುರಾವ್ ಜ್ಯೋತಿ ಮನವಿ ಮಾಡಿದರು. ಅವರು ಪತ್ರಿಕಾ ಹೇಳಿಕೆ ನೀಡಿ ಮಾತನಾಡುತ್ತಾ, ತೆರೆದ ಕೊಳವೆ ಬಾವಿಯಲ್ಲಿ ಬಿದ್ದು ಮಗು ಜೀವನೈರಣ ಹೋರಾಟ ನಡೆಸಿ ಬದುಕಿ ಉಳಿದ ಘಟನೆ ಲಚ್ಚೋ ಗ್ರಾಮದಲ್ಲಿ ನಡೆದಿದೆ. ಅಂತಹ ಘಟನೆ ಬೇರೆ ಎಲ್ಲೂ ನಡೆಯದಂತೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಬರಗಾಲ ಆವರಿಸಿ ಎಲ್ಲೆಡೆ ಜಲಮೂಲಗಳು ಬತ್ತಿ ಹೋಗುತ್ತಿವೆ. ಅನೇಕ ರೈತರು, ಸಾರ್ವಜನಿಕರು ನೀರಿಗಾಗಿ ಕೊಳವೆ ಬಾವಿಗಳನ್ನು ಕೊರೆಸುತ್ತಿದ್ದಾರೆ. ಜಲಮೂಲ ಲಭ್ಯವಾಗದಿದ್ದರೆ ಅವುಗಳನ್ನು ಕೂಡಲೇ ಮುಚ್ಚಿಸುವ ಕೆಲಸ ಮಾಡಿ. ಅನೇಕ ಕಡೆ ಹಿಗ್ಗ ಕೊಳವೆ ಬಾವಿಯಲ್ಲಿ ಬಿದ್ದು ಮಕ್ಕಳು ಜೀವ ಕಳೆದುಕೊಂಡಿರುವ ಸಾಕಷ್ಟು ಘಟನೆಗಳು ಇವೆ. ಆದ್ದರಿಂದ ಅಮೂಲ್ಯ ಜೀವಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು ಮಕ್ಕಳು, ಯಾವುದೇ ಪ್ರಾಣಿ ಪಕ್ಷಿಗಳು ತೆರೆದ ಕೊಳವೆ ಬಾವಿಗಳಲ್ಲಿ ಬಿದ್ದು ಜೀವ ಕಳೆದುಕೊಳ್ಳದಂತೆ ನೋಡಿಕೊಳ್ಳಲು ಎಲ್ಲಾ ಸಾರ್ವಜನಿಕರು ಜವಾಬ್ದಾರಿ-ರಿತನದಿಂದ ತೆರೆದ ಕೊಳವೆ ಬಾವಿಗಳನ್ನು ಮುಚ್ಚಿ ಇಲ್ಲವಾದರೆ ಯಾವುದೇ ಸ್ಥಳದಲ್ಲಿ ತೆರೆದ ಕೊಳವೆ ಬಾವಿ ಕಂಡು ಬಂದರೆ ಹತ್ತಿರದ ಗ್ರಾಮ ಪಂಚಾಯತಿ, ಪುರಸಭೆ ಹಾಗೂ ತಾಲೂಕು ಆಡಳಿತಕ್ಕೆ ಮಾಹಿತಿ ನೀಡುವ ಕೆಲಸವಾದರೂ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

“ಸಾತ್ವಿಕ್” ಕಾರ್ಯಾಚರಣೆಗೆ ನೌಕರ ಸಂಘದಿಂದ ಕೃತಜ್ಞತೆ



ಉದಯರಶ್ಮಿ ನ್ಯೂಸ್
ವಿಜಯಪುರ: ಕೊಳವೆ ಬಾವಿಗೆ ಸಿಲುಕಿದ ಜಿಲ್ಲೆಯ ಇಂದಿ ತಾಲೂಕಿನ ಲಚ್ಚೋ ಗ್ರಾಮದ ಕಂದ ಸಾತ್ವಿಕ್ ಬದುಕುಳಿಯಲು ಶ್ರಮಿಸಿದ ಎನ್.ಡಿ.ಆರ್.ಎಫ್. ಎಸ್.ಡಿ.ಆರ್.ಎಫ್, ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳೂ ಹಾಗೂ ಜಿಲ್ಲಾಆಡಳಿತ ಮತ್ತು ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೋನವಾಣಿ ಅವರಿಗೆ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಶ್ರಮವಹಿಸಿದ ಜಿಲ್ಲಾ ಮುಖ್ಯದ ಅಧಿಕಾರಿಗಳಿಗೆ ಸಿಬ್ಬಂದಿ ನೌಕರರಿಗೆ ಜಿಲ್ಲೆಯ ಸಮಸ್ತ ನೌಕರರ ಪರವಾಗಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಕೃತಜ್ಞತೆಗಳನ್ನು ಸಲ್ಲಿಸಲಾಯಿತು. ಕೃತಜ್ಞತೆ ಸಲ್ಲಿಸಿ ಮಾತನಾಡಿದ ನೌಕರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶರತ್ಯಾಳ ಸತತ ಇಪ್ಪತ್ತು ಗಂಟೆಗಳ ಕಾಲ ಹಗಲು ರಾತ್ರಿ ಎನ್ನದೇ ಕಾರ್ಯಾಚರಣೆ ಮಾಡಿ ಕಂದಮೈನ್ನು ಸುರಕ್ಷಿತವಾಗಿ ಬದುಕಿಸಿ ಹೆತ್ತವರಿಗೆ ಮಾಡಿಲಿಗೆ ಸೇರಿಸಿ ನಾಡಿತ ಕೊಟ್ಟಂತರ ಜನರ ಸಂತಸಕ್ಕೆ ಕಾರಣರಾಗಿದ್ದರಿ ಶ್ರಮಿಸಿದ ಎಲ್ಲ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕೃತಜ್ಞತೆಗಳು ಎಂದರು. ಈ ಸಂದರ್ಭದಲ್ಲಿ ನೌಕರರ ಸಂಘದ ಜಿಲ್ಲಾ ಖಜಾಂಚಿ ಜುಬೇರ ಕೆರೂರ, ವಿಜಯಕುಮಾರ ಹತ್ತಿ, ಗಂಗಾಧರ ಜೇವೂರ, ಎಚ್.ಎಎಸ್.ಪಡಶೆಟ್ಟಿ, ಜಗದೀಶ ಬೋಳಸೂರ, ಚನ್ನಯ್ಯ ಮಠಪತಿ, ಬಸೀಶ್ ನದಾಪ್, ಸಿ.ಕೆ.ಭಜಂತ್ರಿ, ಬಿ.ಎಸ್.ಮಜ್ಜಗಿ, ಎ.ಎಸ್.ಸೋನ್ನಿ ಇದ್ದರು.

ಚಿಮ್ಮಡದ ರಶ್ಮಿ ಸ್ವಯಂ-ಸಿದ್ಧ ಮಹಿಳಾ ಸಂಘದ ಸಾಧನೆ ಬಿಡ್ಡಿರಹಿತ ಸಾಲ ; ಮಹಿಳೆಯರ ದಿಟ್ಟ ನಿರ್ಧಾರ

ಉದಯರಶ್ಮಿ ನ್ಯೂಸ್
- ಇಲಾಖೆ ಇ. ಜಮಖಂಡಿ
ಚಿಮ್ಮಡ: ಸಾಲ ಎಂದಕೂಡಲೆ ಅದರ ಬಡ್ಡಿಯ ಮೊತ್ತವನ್ನೇ ಮೊದಲು ಲೆಕ್ಕಹಾಕುವ ಇಂದಿನ ದಿನಮಾನದಲ್ಲಿ ಇಲ್ಲೊಂದು ಮಹಿಳಾ ಸಂಘಟನೆ ತನ್ನ ಸದಸ್ಯೆಯರಿಗೆ ಬಡ್ಡಿ ರಹಿತ ಲಕ್ಷಾಂತರ ಹಣ ಸಾಲ ನೀಡುವ ಮೂಲಕ ಇತಿಹಾಸ ಸೃಷ್ಟಿಸಿದೆ. ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದ ರಶ್ಮಿ ಸ್ವಯಂ-ಸಿದ್ಧ ಮಹಿಳಾ ಸಂಘ ಕಳೆದ ನಾಲ್ಕು ವರ್ಷಗಳಿಂದ ತನ್ನ ಸದಸ್ಯೆಯರಿಗೆ ಶೂನ್ಯ ಬಡ್ಡಿಯ ಸಾಲ ನೀಡಿಯೂ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿದೆ. ಕಳೆದ ಇಪ್ಪತ್ತೂರು ವರ್ಷಗಳ ಹಿಂದೆ ಸಮಾನ ಮನಸ್ಕರ ಹನ್ನೊಂದು ಜನ ಮಹಿಳೆಯರು ಸೇರಿ ಪ್ರಾರಂಭಿಸಲಾಗಿರುವ ರಶ್ಮಿ ಸ್ವ-ಸಹಾಯ ಸಂಘ 2008ರಲ್ಲಿ ಸರಕಾರದ ಯೋಜನೆಯಂತೆ ರಶ್ಮಿ ಸ್ವಯಂ-ಸಿದ್ಧ ಮಹಿಳಾ ಸಂಘವಾಗಿ ಮರು ನಾಮಕರಣಗೊಂಡು, ಪ್ರತೀ ತಿಂಗಳು ಮಾಡುವ ಉಳಿಯಾದ ಹಣವನ್ನು ಕಡಿಮೆ ಬಡ್ಡಿದರದಲ್ಲಿ ಸಾಲ ಪಡೆದು ಹಲವಾರು ಸದಸ್ಯೆಯರು ಸ್ವಂತ ಉದ್ಯೋಗ ಪ್ರಾರಂಭಿಸಿ ಸ್ವಾವಲಂಬಿಯಾಗಿದ್ದಾರೆ. ರಾಷ್ಟ್ರೀಕೃತ ಪಾಂಕ್ ಗಳ ಮೂಲಕವೂ ಹತ್ತು ಲಕ್ಷ ರೂಪಾಯಿಗಳವರೆಗೆ ಸಾಲ ಪಡೆದು



ಸಕಾಲಕ್ಕೆ ಮರು ಪಾವತಿ ಮಾಡುವ ಮೂಲಕ ರಾಷ್ಟ್ರೀಕೃತ ಬ್ಯಾಂಕುಗಳ ಈ ಸಂಘವನ್ನು ಮನವೊಲಿಸಿ ಸಾಲ ನೀಡುವ ಮಟ್ಟಿಗೆ ಸಿಬಿಲ್ ಸ್ಕೋರ್ ಉಳಿಸಿಕೊಂಡಿದ್ದಾರೆ. ತಾವು ಉಳಿತಾಯ ಮಾಡಿರುವ ಸುಮಾರು ಮೂರು ಲಕ್ಷ ರೂ. ಗಳನ್ನು ತನ್ನ ಸದಸ್ಯೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಆಗತ್ಯತೆಗನುಸಾರ ಒಬ್ಬೊಬ್ಬ ಸದಸ್ಯೆಯರಿಗೆ ಇಪ್ಪತ್ತು ಸಾವಿರರಿಂದ ಒಂದು ಲಕ್ಷ ರೂ.ಗಳ

ವರ್ಷಗಳಿಂದ ತನ್ನ ಸದಸ್ಯೆಯರಿಗೆ ಶೂನ್ಯ ಬಡ್ಡಿಯ ಸಾಲ ನೀಡಿಯೂ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿದೆ. ಕಳೆದ ಇಪ್ಪತ್ತೂರು ವರ್ಷಗಳ ಹಿಂದೆ ಸಮಾನ ಮನಸ್ಕರ ಹನ್ನೊಂದು ಜನ ಮಹಿಳೆಯರು ಸೇರಿ ಪ್ರಾರಂಭಿಸಲಾಗಿರುವ ರಶ್ಮಿ ಸ್ವ-ಸಹಾಯ ಸಂಘ 2008ರಲ್ಲಿ ಸರಕಾರದ ಯೋಜನೆಯಂತೆ ರಶ್ಮಿ ಸ್ವಯಂ-ಸಿದ್ಧ ಮಹಿಳಾ ಸಂಘವಾಗಿ ಮರು ನಾಮಕರಣಗೊಂಡು, ಪ್ರತೀ ತಿಂಗಳು ಮಾಡುವ ಉಳಿಯಾದ ಹಣವನ್ನು ಕಡಿಮೆ ಬಡ್ಡಿದರದಲ್ಲಿ ಸಾಲ ಪಡೆದು ಹಲವಾರು ಸದಸ್ಯೆಯರು ಸ್ವಂತ ಉದ್ಯೋಗ ಪ್ರಾರಂಭಿಸಿ ಸ್ವಾವಲಂಬಿಯಾಗಿದ್ದಾರೆ. ರಾಷ್ಟ್ರೀಕೃತ ಪಾಂಕ್ ಗಳ ಮೂಲಕವೂ ಹತ್ತು ಲಕ್ಷ ರೂಪಾಯಿಗಳವರೆಗೆ ಸಾಲ ಪಡೆದು

“ ಸಂಘವೆಂದರೆ ಅದೊಂದು ಗುಂಪು. ಅಲ್ಲಿ ಒಬ್ಬರಿಗೆ ಅನುಕೂಲವಿದ್ದರೆ ಇನ್ನೊಬ್ಬರಿಗೆ ತೊಂದರೆಯಿರುತ್ತದೆ. ಒಬ್ಬರ ಕಷ್ಟಕ್ಕೆ ಇನ್ನೊಬ್ಬರೂನು ಧರ್ಮ. ಆ ಉದ್ದೇಶಕ್ಕಾಗಿಯೇ ಸರಕಾರ ಮಹಿಳಾ ಸ್ವ-ಸಹಾಯ ಸಂಘಗಳನ್ನು ಆಸ್ತಿತ್ವಕ್ಕೆ ತಂದಿದೆ. ಈ ಸಂಘಟನೆಯಿಂದ ಹಲವಾರು ಮಹಿಳೆಯರಿಗೆ ಸ್ವಾವಲಂಬಿಯಾಗಿ ಬದುಕುವುದನ್ನು ಕಲಿಸಿದೆ.”

- ಮದೀನಾ ಮುಲ್ಲಾ ರಶ್ಮಿ ಸ್ವಯಂ-ಸಿದ್ಧ ಮಹಿಳಾ ಸಂಘದ 1ನೇ ಪ್ರತಿನಿಧಿ

ಜಿಲ್ಲೆಗೆ ಜರಜೀವಿಯವರ ಸಾಧನೆ ಶೂನ್ಯ :ಜಿರಾದಾರ

ಸೊನ್ನ ಬ್ಯಾರೇಜ್ ಕೆಳಭಾಗಕ್ಕೆ ನೀರು ಹರಿಸಲು ಆಗ್ರಹಿಸಿ ರಸ್ತೆ ತಡೆ

ಉದಯರಶ್ಮಿ ನ್ಯೂಸ್

ಸಿಂಧು: 15 ವರ್ಷಗಳಿಂದ ಅಧಿಕಾರದಲ್ಲಿದ್ದ ಮಾಜಿ ಲೋಕಸಭಾ ಸದಸ್ಯ ಹಾಲಿ ಬಿಜೆಪಿ ಅಧ್ಯಕ್ಷ ರಮೇಶ್ ಜಿಗಜೀವಿಯವರ ಸಾಧನೆ ಜಿಲ್ಲೆಗೆ ಸೊನ್ನೆಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಪ್ರದೇಶ ಸಮಿತಿಯ ಅಲ್ಪಸಂಖ್ಯಾತರ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಪಟೇಲ್ ಬಿರಾದಾರ ಹೇಳಿದರು.



ಪತ್ರಿಕಾ ಹೇಳಿಕೆ ನೀಡಿದ ಅವರು, ತಮ್ಮ ಪ್ರಚಾರದ ವೇದಿಕೆಗಳಲ್ಲಿ ಸುಳ್ಳು ಹೇಳಿಕೆಗಳನ್ನು ಹೇಳಿ ಜನರಿಗೆ ದಾರಿ ತಪ್ಪಿಸುತ್ತಿದ್ದಾರೆ. ನಗರದಲ್ಲಿ ಪತ್ರಿಕೆ ವರದಿ ನೀಡಿರುವವರು 25 ಸಾವಿರ ಕೋಟಿ ಅನುದಾನ ಬುಡ್ಜೆಟ್‌ನಲ್ಲಿ ಇಟ್ಟುಕೊಂಡು ಹೇಳಿಕೆಗಳನ್ನು ಹೇಳುತ್ತಿದ್ದಾರೆ. ಜನರಿಗೆ ದಾರಿ ತಪ್ಪಿಸುತ್ತಿದ್ದಾರೆ. ನಗರದಲ್ಲಿ ಪತ್ರಿಕೆ ವರದಿ ನೀಡಿರುವವರು 25 ಸಾವಿರ ಕೋಟಿ ಅನುದಾನ ಬುಡ್ಜೆಟ್‌ನಲ್ಲಿ ಇಟ್ಟುಕೊಂಡು ಹೇಳಿಕೆಗಳನ್ನು ಹೇಳುತ್ತಿದ್ದಾರೆ.

ನೈತಿಕತೆ ಜನರ ಬಳಿ ಮತ ಕೇಳಲು ಇದೆ ಎಂದು ಪ್ರತೀತಿಸಿದರು. ರಸ್ತೆಗಳ ಮೇಲೆ ಟೋಲ್ ಗಳನ್ನು ನಿರ್ಮಿಸಿ ಖಾಸಗಿ ಅವರಿಂದ ಮನಸ್ಸಿಗೆ ಬಂದಂತೆ ಹಣ ವಸೂಲಿ ಮಾಡಿ, ಅತ್ಯುತ್ತಮ ರಸ್ತೆ ನಿರ್ಮಾಣದಲ್ಲಿ ನಿರ್ಲಕ್ಷ್ಯ ತೋರಿದ ಕೇಂದ್ರ ಸರ್ಕಾರಕ್ಕೆ ರಸ್ತೆ ನಿರ್ಮಿಸಿದ್ದೇವೆ ಎಂದು ಹೇಳಲು ಯಾವ ನೈತಿಕತೆ ಇದೆ? ಉಜ್ಜಲ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಹಂಚಿ 400ರೂ. ಇದ್ದ ಗ್ಯಾಸ್ ಬೆಲೆಯನ್ನು 1200 ಮಾಡಿ ಬಡವರ ಹೊಟ್ಟೆ ಮೇಲೆ ಹೊಡೆದಿದ್ದಾರೆ. ರಾಜ್ಯದಿಂದ ತೆರಿಗೆಯನ್ನು ಪಡೆದು ರಾಜ್ಯದ ರೈತರಿಗೆ ಬೆಳೆ ಪರಿಹಾರ ನೀಡದೇ ಇರುವ ಮೋದಿ ಸರ್ಕಾರಕ್ಕೆ ಮತ ಕೇಳಲು ಯಾವ ನೈತಿಕತೆ ಇದೆ. ಅಷ್ಟಕ್ಕೂ ಮಾಡಿ 103, ಎನ್.ಆರ್.ಸಿ, ಸಿಎಎ, ಜಾರಿ ಮಾಡಿ ಸು.70-80, ರೈತ ವಿರೋಧಿ ಕಾನೂನು ರೂಪಿಸಿ ನೂರಾರು ರೈತರ ಪ್ರಾಣವನ್ನು ನುಂಗಿ ಬಿಜೆಪಿ ಸರ್ಕಾರಕ್ಕೆ ನೈತಿಕತೆ ಹೆಸರಿಸಲಿ ಮತ ಕೇಳಲು ಯಾವ ನೈತಿಕತೆ ಇದೆ? ಮುಸ್ಲಿಮ್, ಮುಂದಿ ಎಂದು ದೇಶದಲ್ಲಿ ಅಶಾಂತಿಯನ್ನು ಹುಟ್ಟು ಹಾಕಿ, ಚೀನಾದವರು ಗಡಿಯನ್ನು ಮುಸುಳಿ ನುಗ್ಗಿ ಬಂದರು ಜನರಿಗೆ ದಾರಿ ತಪ್ಪಿಸಿ, ಕರೋನಾ ಮಹಾಮಾರಿಯಲ್ಲಿ ಸ್ವದೇಶದಲ್ಲಿ ಜನ ಸತ್ತರು ವಿದೇಶಕ್ಕೆ ಅಕ್ರಮ ರವಾನಿಸಿ 80 ರೂಪಾಯಿಯ ಮಾಸ್ಕ್ 480ರೂ. ಗಳಿಗೆ ಜನರ ತೆರಿಗೆ ಹಣದಲ್ಲಿ ವಂಚಿಸಿದ ಬಿಜೆಪಿ ಯಾವ

ಉದಯರಶ್ಮಿ ನ್ಯೂಸ್

ಅಫಜಲಪುರ: ತಾಲೂಕಿನ ಸೊನ್ನ ಬ್ಯಾರೇಜ್‌ನಿಂದ ನೀರನ್ನು ಬ್ಯಾರೇಜ್‌ನ ಕೆಳಭಾಗಕ್ಕೆ ಹರಿಸಬೇಕೆಂದು ಆಗ್ರಹಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ಮಾಡಲಾಯಿತು.

ಪ್ರತಿಭಟನೆ ಉದ್ದೇಶಿಸಿ ಕೆಪಿಆರ್-ಎಸ್ ಜಿಲ್ಲಾಧ್ಯಕ್ಷ ಶರಣಬಸಪ್ಪ ಮುತ್ತುಪ್ಪ ಮಾತನಾಡಿ, ಸೊನ್ನ ಬ್ಯಾರೇಜ್ ನಲ್ಲಿ ತಕ್ಕಮಟ್ಟಿಗೆ ನೀರು ಇದೆ, ಅಲ್ಲದೇ ನಾರಾಯಣಪುರ ಜಲಾಶಯದಿಂದ ನೀರು ಹರಿಸಲಾಗಿದೆ. ಹೀಗಿದ್ದರೂ ಕೂಡ ನದಿ ಪಾತ್ರದ ಗ್ರಾಮಗಳ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗುತ್ತಿದೆ. ಜನ ಜಾನುವಾರುಗಳಿಗೆ ನೀರು ಬೇಕು. ಇಂತಹ ಭೀಕರ ಬರಗಾಲದ ಸಮಯದಲ್ಲಿ ಜನಸಾಮಾನ್ಯರು ಕುಡಿಯುವ ನೀರು ಬೇಕೆಂದು 19 ದಿನಗಳಿಂದ ಗುಡ್ಡೇವಾಡಿ ಗ್ರಾಮದಲ್ಲಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ಯಾರೊಬ್ಬರೂ ಅವರ ಕಷ್ಟ ಕೇಳುತ್ತಿಲ್ಲ ಮನೆಯಲ್ಲಿ ಕುಳಿತುಕೊಳ್ಳಿ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋರಾಟ. ಮುಂದೆಯೂ ಕೂಡ ಯಶಸ್ವಿಯಾಗಿ ಯೋಜನೆಗಳನ್ನು ಜನರಿಗೆ ತಲುಪಿಸುತ್ತದೆ. ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಸದಸ್ಯ ಜನರಿಗೆ ಯೋಜನೆಗಳನ್ನು ಯಶಸ್ವಿಯಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.



ನದಿಗೆ ನೀರು ಹರಿಸಬೇಕೆನ್ನುವುದು ಪ್ರಮುಖ ಒತ್ತಾಯವಾಗಿದೆ. ಭೀಮಾ ನದಿಗೆ ನಾರಾಯಣಪುರ ಜಲಾಶಯದಿಂದ ನೀರುಹರಿಸಲಾಗಿದೆ. ಹೀಗಾಗಿ ಸೊನ್ನ ಬ್ಯಾರೇಜ್‌ನಿಂದ ಕೆಳಭಾಗದ ದೇವಲ ಗಾಣಾಪುರದ ವರೆಗೆ ನೀರು ಹರಿಸಬೇಕು. ಅಲ್ಲಿಯತನಕ ನಾವು ಹೋರಾಟದಿಂದ ಹಿಂದೆ ಸರಿಯುವುದಿಲ್ಲ. 19 ದಿನಗಳ ಕಾಲ ನದಿಯಲ್ಲಿ ಧರಣಿ ಕುಳಿತರೂ ಜನಪ್ರತಿನಿಧಿಗಳು, ಅಧಿಕಾರಿಗಳು ನಮ್ಮ ಕಷ್ಟ ಕೇಳಲು ಬಂದಿಲ್ಲ ಹೀಗಾಗಿ ನಾವೇ ಪಟ್ಟಣದಲ್ಲಿ ರಸ್ತಾ ರೋಪೋ ಮಾಡಿ ಪ್ರತಿಭಟನೆ ಮಾಡಲು ಬಂದಿದ್ದೇವೆ. ಈಗಲಾದರೂ ಶಾಸಕರು, ಅಧಿಕಾರಿಗಳು ಎಚ್ಚತ್ತು ನೀರು ಹರಿಸುವ ಕೆಲಸ ಮಾಡಬೇಕು ಎಂದರು.

ನದಿಗೆ ನೀರು ಹರಿಸಬೇಕೆನ್ನುವುದು ಪ್ರಮುಖ ಒತ್ತಾಯವಾಗಿದೆ. ಭೀಮಾ ನದಿಗೆ ನಾರಾಯಣಪುರ ಜಲಾಶಯದಿಂದ ನೀರುಹರಿಸಲಾಗಿದೆ. ಹೀಗಾಗಿ ಸೊನ್ನ ಬ್ಯಾರೇಜ್‌ನಿಂದ ಕೆಳಭಾಗದ ದೇವಲ ಗಾಣಾಪುರದ ವರೆಗೆ ನೀರು ಹರಿಸಬೇಕು. ಅಲ್ಲಿಯತನಕ ನಾವು ಹೋರಾಟದಿಂದ ಹಿಂದೆ ಸರಿಯುವುದಿಲ್ಲ. 19 ದಿನಗಳ ಕಾಲ ನದಿಯಲ್ಲಿ ಧರಣಿ ಕುಳಿತರೂ ಜನಪ್ರತಿನಿಧಿಗಳು, ಅಧಿಕಾರಿಗಳು ನಮ್ಮ ಕಷ್ಟ ಕೇಳಲು ಬಂದಿಲ್ಲ ಹೀಗಾಗಿ ನಾವೇ ಪಟ್ಟಣದಲ್ಲಿ ರಸ್ತಾ ರೋಪೋ ಮಾಡಿ ಪ್ರತಿಭಟನೆ ಮಾಡಲು ಬಂದಿದ್ದೇವೆ. ಈಗಲಾದರೂ ಶಾಸಕರು, ಅಧಿಕಾರಿಗಳು ಎಚ್ಚತ್ತು ನೀರು ಹರಿಸುವ ಕೆಲಸ ಮಾಡಬೇಕು ಎಂದರು.

ಗ್ರಾಮದಲ್ಲಿ ನೀರಿಗಾಗಿ ಧರಣಿ ಕುಳಿತು-ರೂವ ಕುರಿತು ನಮಗೆ ಮಾಹಿತಿ ಇದೆ. ಇದನ್ನು ನಾನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಪ್ರತಿಭಟನಾ ಕಾರರು ನಿಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿ ಯಾರು ಬೇಡ ಎನ್ನುವುದಿಲ್ಲ ಆದರೆ ಅಕ್ರಮ ಮರಳು ಬಹಿಷ್ಕಾರ ಮಾಡಬೇಕಾದ ಅನಿವಾರ್ಯತೆ ಬರಲಿದೆ. ಹೀಗಾಗಿ ಜಿಲ್ಲಾಡಳಿತ, ತಾಲೂಕು ಆಡಳಿತದವರು ಸಭೆ ನಡೆಸಿ ಬ್ಯಾರೇಜ್ ರಹಿತ ಆರೋಪ ಮಾಡಬೇಡಿ. ಸೊನ್ನ

“ ಭೀಮಾ ನದಿ ನೀರಿಲ್ಲದಂತಾಗಲು ಮರಳು ಮಾರ್ಪೆಯೇ ಕಾರಣ. ಈಗ ನಾವು ನದಿ ದಂಡೆಯಲ್ಲಿದ್ದರೂ ನಮಗೆ ಕುಡಿಯುವ ನೀರು ಸಿಗುತ್ತಿಲ್ಲ. ಸೊನ್ನ ಬ್ಯಾರೇಜ್‌ನಿಂದ ದೇವಲಗಾಣಾಪುರದವರೆಗೆ ನೀರು ಹರಿಸುವ ತನಕ ನಮ್ಮ ಹೋರಾಟ ನಿಲ್ಲುವುದಿಲ್ಲ. ಮರಳು ಮಾರ್ಪೆಯೇ ಧಂಧೆಯಲ್ಲಿ ಎಲ್ಲರೂ ಭಾಗಿಯಾಗಿದ್ದಾರೆ. ಅಧಿಕಾರಿಗಳಿಗೂ ಮಾಮೂಲು ಹೋಗುತ್ತಿದೆ. ನಮ್ಮ ಗೋಳ ಹೇಳಲು ಶಾಸಕರಿಗೆ ಕರೆ ಮಾಡಿದರೆ ಅವರು ಕರೆ ಸ್ವೀಕರಿಸುತ್ತಿಲ್ಲ. ಈಗ ನಮ್ಮ ಗೋಳು ಯಾರಿಗೆ ಹೇಳುವುದು?”

- ಸಿದ್ದರಾಮ ದೇಗ್ಲೂರ, ಹೋರಾಟಗಾರ

ದೇಶ ಉಳಿಸಿ ಸಂಕಲ್ಪ ಯಾತ್ರೆ ಇಂದು

ಉದಯರಶ್ಮಿ ನ್ಯೂಸ್

ವಿಜಯಪುರ: ವಿಜಯಪುರ ನಗರದ ಬೆಂಗಳೂರು ರಸ್ತೋರೆಂಟ್ ಹಾಲ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಏಪ್ರಿಲ್ 07ರಂದು ದೇಶ ಉಳಿಸಿ ಸಂಕಲ್ಪ ಯಾತ್ರೆ ನಡೆಯುತ್ತದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾದ ಶ್ರೀನಾಥ ಪೂಜಾರ್ ಅವರು ಹೇಳಿದರು. ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಅಂಚೆಡ್ಡರ ಸರ್ಕಲ್ ವರೆಗೂ ರಾತ್ರಿ ನಡೆಯುವುದು. ಬಲಿರವರ ಲೋಕಸಭಾ ಚುನಾವಣೆಗಳು ಮುಂದಿನ 5 ವರ್ಷಗಳ ಕಾಲ ನಮ್ಮನ್ನು ಯಾರು ಆಳಬೇಕು ಎಂಬುದನ್ನು ತೀರ್ಮಾನಿಸುವ ಚುನಾವಣೆ ಮಾತ್ರವಾಗಿರದೆ, ಈ ದೇಶ ಪ್ರಜಾತಂತ್ರ ವ್ಯವಸ್ಥೆಯಿದೆ ಇರಬೇಕಾ, ಸರ್ವಾಧಿಕಾರಕ್ಕೆ ಒಳಗಾಗಬೇಕಾ ಎಂಬುದನ್ನು ನಿರ್ಧರಿಸುವ ಚುನಾವಣೆಯಾಗಿದೆ ಎಂದು ಡಿ ಪಿ ಸಿ ಸಂಸ್ಥಾಪಕ ಅಧ್ಯಕ್ಷರಾದ ಶ್ರೀನಾಥ ಪೂಜಾರಿ ಹೇಳಿದರು. ದೇಶ ಅವನತಿಯ ಅಂಚೆಗೆ ಬಂದು ನಿಂತಿದೆ. ಈ ಅವನತಿಯಿಂದ ದೇಶವನ್ನು ಸಂರಕ್ಷಿಸಿಕೊಳ್ಳಲು ಸಂಕಲ್ಪ ಜಾಥ ಪ್ರಾರಂಭವಾಗಿದೆ. ಈ ಯಾತ್ರೆಯ ವಿವರ, ಗುರಿ, ಉದ್ದೇಶಗಳ ಬಗ್ಗೆ ಅತಿ ಹೆಚ್ಚಿನ ಪ್ರಚಾರ ನೀಡಬೇಕೆಂದು ತಮ್ಮಲ್ಲಿ ಕೋರುತ್ತೇವೆ.



ಮೂರು ಮಾರ್ಗಗಳಲ್ಲಿ ಚಿಲಿ, ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಹಾಯ್ದು ಏಪ್ರಿಲ್ 8 ರಂದು ಬೆಳಗಾವಿ ತಲುಪಲಿದೆ. ಅಲ್ಲಿ ದೇಶ ಉಳಿಸಿ ಸಂಕಲ್ಪ ಸಮಾವೇಶ ಜರುಗಲಿದೆ. ಅದರಲ್ಲಿ ನಾಡಿನ ಎಲ್ಲಾ ಸಂಘಟನೆಗಳ, ಸಮುದಾಯಗಳ, ಸಾಹಿತ್ಯ ಸಂಸ್ಥೆಗಳ ವಲಯದ ಮುಂದಾಳುಗಳು - ಸಾಂಸ್ಕೃತಿಕ ವಲಯದ ಮುಂದಾಳುಗಳು ಸಮಾಗಮಗೊಳ್ಳಲಿದ್ದಾರೆ. ಈ ದೇಶವನ್ನು ಸರ್ವಾಧಿಕಾರದಿಂದ, ದ್ವೇಷರಾಜ-ಕಾರಣದಿಂದ ಸುಲಿಗೇರಿದ ನೀತಿಗಳಿಂದ ಕಾಪಾಡಿಕೊಳ್ಳುವ ಫಣ ತೊಡಲಾಗುತ್ತದೆ.

ನಡುವೆ ಸಮನ್ವಯವನ್ನು ಸಂಬಂಧವನ್ನು ಗಟ್ಟಿಗೊಳಿಸುವ ಸಲುವಾಗಿ ಸಂಕಲ್ಪ ಯಾತ್ರೆ ನಡೆಯುತ್ತಿದೆ. ಜನಪರ ಶಕ್ತಿಗಳ ಐಕ್ಯ ನಿಲುವಿನ ಘೋಷಣೆಗಾಗಿ ಏಪ್ರಿಲ್ 8 ರಂದು ಬೆಳಗಾವಿಯಲ್ಲಿ ಸಂಕಲ್ಪ ಸಮಾವೇಶ ಜರುಗಲಿದೆ.

ರಮೇಶ ನೂಲಾ ನೇಮಕ

ಉದಯರಶ್ಮಿ ನ್ಯೂಸ್

ಅಫಜಲಪುರ: ಭಾರತೀಯ ಜನತಾ ಪಾರ್ಟಿ ತಾಲೂಕು ಘಟಕದ ಎಸ್.ಪಿ.ಎಂ. ವೋರ್ಚರ್ ಅಲೂಕೆ ಅಧ್ಯಕ್ಷರಾಗಿ ನೇಮಕಗೊಂಡರು.

ಪ್ರಕಾಶ ಜಹಾಗೀರದಾರ ಪ್ರಶಸ್ತಿಗೆ ಆಯ್ಕೆ

ಉದಯರಶ್ಮಿ ನ್ಯೂಸ್

ವಿಜಯಪುರ: ನಗರದ ಪ್ರಗತಿ ಸಾಹಿತ್ಯ ವೇದಿಕೆಯ ಸಂಸ್ಥಾಪಕರು ಮತ್ತು ಸಾಹಿತಿಗಳಾದ ಪ್ರಕಾಶ ಜಹಾಗೀರದಾರ ಇವರ ಸಾಹಿತ್ಯ ವ್ಯವಸ್ಥಾಪಕ ಸಂಘಟನೆಯನ್ನು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಸುವರ್ಣ ಕರ್ನಾಟಕ ಕಣ್ಣಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಈ ಪ್ರಶಸ್ತಿಯನ್ನು ಮುಂದಿನ ತಿಂಗಳು ದಾವಣಗೆರೆ ಯಲ್ಲಿ ಜರುಗುವ ಸಂಸ್ಥೆಯ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ಕಲಾಕುಂಚ ಸಂಸ್ಥೆಯ ಸಾಲಿಗ್ರಾಮ ಗಣೇಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎ.7ರಂದು ಹೇಜಾವರ ಶ್ರೀ ಆರಮನ

ಉದಯರಶ್ಮಿ ನ್ಯೂಸ್

ಮುದ್ದೇವಿಹಾಳ: ವಿಶೇಷ ಭಕ್ತರ ಅಮಂತ್ರದ ಮೇರೆಗೆ ಪಟ್ಟಣದ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿಗೆ ಎ.7 ರಂದು ಸಂಜೆ 6ಗಂಟೆಗೆ ರಾಮ ಜನ್ಮ ಭೂಮಿಯ ಅಯೋಧ್ಯೆ ಟ್ರಸ್ಟ್ ಸದಸ್ಯರೂ ಆಗಿರುವ, ಉದ್ಯೋಗಿ ಪೇಜಾವರ ಮಠದ ಶ್ರೀ 1008 ವಿಶ್ವಪ್ರಸನ್ನ ತೀರ್ಥ ಶ್ರೀವಾಂಧಗಳವರು ಆಗಮಿಸುತ್ತಿದ್ದು ಎರಡು ದಿನ ವಿಶೇಷ ಆಸಕ್ತ ಭಕ್ತರಿಗಾಗಿ ಮೊದಲೇ ತಮ್ಮ ಹೆಸರನ್ನು ಶ್ರೀ ಮಠದ ಮ್ಯಾನೇಜರ್ ಬಳಿ ನೋಂದಾಯಿಸಿಕೊಳ್ಳುವಂತೆ ಸಮಸ್ತ ಪ್ರಾಥಮಿಕ ಶಾಲೆಗಳಿಗೆ ಅಧ್ಯಕ್ಷಿ ಪ್ರಕಟಣೆಯಲ್ಲಿ ತಿಳಿಸಿದೆ.

ಧವಳಿಯಲ್ಲ ಡಾ.ಬಾಬು ಜರಜೀವನರಾಂ ಜಯಂತಿ

ಉದಯರಶ್ಮಿ ನ್ಯೂಸ್

ಧವಳಿ: ಸಮೀಪದ ಮಡಿಕೇಶ್ವರ ಗ್ರಾಮದಲ್ಲಿ ಶುಕ್ರವಾರದಂದು ಡಾ.ಬಾಬು ಜರಜೀವನರಾಂ ರವರು ಜಯಂತಿಯನ್ನು ಸಮಾಜದ ಸಮುದಾಯ ಭವನದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮುಖಾಂತರ ಸರಳ ರೀತಿಯಲ್ಲಿ ಆಚರಣೆ ಮಾಡಲಾಯಿತು.



ಆಧುನಿಕ ಸ್ವರ್ಗವನ್ನು ನೀಡಿದ, ಹಸಿರು ಕ್ರಾಂತಿಯ ಹರಿಕಾರ ಎಂದು ಖ್ಯಾತರಾದ ಮುತ್ಸದ್ಧಿ ಡಾ.ಬಾಬು ಜರಜೀವನ್ ರಾಮ್ ಇವರು

“ಬಾಬುಜಿ” ಎಂದು ಖ್ಯಾತರಾದ ಜರಜೀವನ್ ರಾಮ್ ಸ್ವಾತಂತ್ರ ಹೋರಾಟಗಾರರಷ್ಟೆ ಅಲ್ಲದೇ, ಸಮಾಜ ಸೇವಕರೂ ಆಗಿದ್ದರು. ಬಿಹಾರದ ದಲಿತ

ಕುಟುಂಬದಲ್ಲಿ ಜನಿಸಿದ ಇವರು ದೇಶದ ಆಹಾರ ಕೊರತೆ ನೀಗಿಸುವಲ್ಲಿ ರೈತರಿಗೆ ಹಸಿರು ಕ್ರಾಂತಿ ಮಂತ್ರ ಹೇಳಿಕೊಡುವ ಮೂಲಕ ಡಾ.ಬಾಬು ಜರಜೀವನರಾಂ ದೇಶದ ಬಹುದೊಡ್ಡ ಶಕ್ತಿಯಾಗಿದ್ದರು. ಜರಜೀವನ್ ರಾಮ್ ರವರು ಅಸ್ಪೃಶ್ಯತೆ ನಿವಾರಣೆಯ ಹೋರಾಟದ ಮಹಾನ್ ದಲಿತ ನಾಯಕರಾಗಿದ್ದರು ಎಂದು ಮಾತನಾಡಿದರು.

ಡಾ.ಬಾಬು ಜರಜೀವನರಾಮ ಜಯಂತೋತ್ಸವ

ಉದಯರಶ್ಮಿ ನ್ಯೂಸ್

ವಿಜಯಪುರ: ಮಾಜಿ ಉಪ ಪ್ರಧಾನಿಗಳಾದ ಡಾ.ಬಾಬು ಜರಜೀವನರಾಮ ರವರ 117ನೇ ಜಯಂತಿಯನ್ನು ವಿಜಯಪುರ ನಗರದ ಗೋದಾವರಿ ಹೋಟೆಲ್ ಹತ್ತಿರ ಸರ್ಕಲ್‌ನಲ್ಲಿ ಎಸ್.ಬಿ.ಗ್ರೂಪ್ ವತಿಯಿಂದ ಆಚರಣೆ ಮಾಡಲಾಯಿತು.



ಎಸ್.ಬಿ.ಗ್ರೂಪ್ ಅಧ್ಯಕ್ಷರಾದ ಶರಣ ಬಾಳರವರು ಡಾ.ಬಾಬು ಜರಜೀವನರಾಮ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡುತ್ತಾ ಡಾ. ಬಾಬು ಜರಜೀವನ ರಾಮ್ ರವರು ಯಾವುದೇ ಕೆಲಸ ಮಾಡುವಾಗ ಅಲ್ಲಿ ಯಾವುದೇ ತರಹದ ದ್ವೇಷ ಅಸೂಹನೆಗಳಿಗೆ ಎಡೆಮಾಡಿ ಕೊಡದ ಬುದ್ಧಿವಂತಿಕೆಯಿಂದ ಆಗಬೇಕಾದ ಕೆಲಸವನ್ನು ಮಾಡಿ ಮುಗಿಸುತ್ತಿದ್ದರು. ಇವರು ತಾವು ಮಾಡಿದ ಕಾರ್ಯದ ಕುರಿತು ಎಂದಿಗೂ ಪ್ರಚಾರ ಪಡೆಯುತ್ತಿರಲಿಲ್ಲ. ಇದರೊಂದಿಗೆ ಅವರು ಮಾಡಿದ ಅನೇಕ “ಸಾಮಾಜಿಕ ಪರಿವರ್ತನೆ” ಯ ಕೆಲಸಗಳು ಇನ್ನವರಿಗೆ ಜನಮಾನಸದಲ್ಲಿ ಅಚ್ಚಳಿಯದಂತೆ ಉಳಿದಿವೆ. ಡಾ. ಬಾಬು ಜರಜೀವನರಾಮ್ ರವರು ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲ ಜಾತಿ-ಮತ-ಪಂಥ ಎನ್ನದೇ ಜನರಿಗೆ ಹಲವಾರು ಜನಪರ ಯೋಜನೆಗಳನ್ನು ನೀಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಇವರು ಮಾಡಿದ ಸಮುದಾಯದಲ್ಲಿ ಜನಿಸಿದರೂ ಸಹ ಎಂದಿಗೂ ಆ ಜಾತಿ ಈ ಜಾತಿ ಎಂಬ ಮೇಲು-ಕೀಳು ಎಂಬ ಭೇದಭಾವ ತೋರದ ದೇಶದ ಉಪ ಪ್ರಧಾನಿಗಳಾದರೂ ಸಹ ತಮ್ಮ ಕಾರ್ಯಗಳನ್ನು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ನಿರ್ವಹಿಸಿದ ಕೀರ್ತಿ

ಇವರಿಗೆ ಸಲ್ಲುತ್ತದೆ. ಹಾಗೂ ಇವರು ಉಪ ಪ್ರಧಾನಿಗಳಾದ ಸಮಯದಲ್ಲಿ ಸಮಾಜಕ್ಕೆ ನೀಡಿದ ಕೊಡುಗೆ ಹಾಗೂ ಇವರ ಕಾರ್ಯಪ್ರವೃತ್ತಿ ಗುಣವನ್ನು ನಾವು ಎಂದೂ ಮರೆೆಯಬಾರದು ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹಣಮಂತ ಬಿರಾದಾರ, ಪರಶುರಾಮ ರೋಣಿಹಾಳ, ಅನೀಲ ಸಾಗರ, ಪ್ರಕಾಶ ನಡುವಿನಕೇರಿ, ಸಂತೋಷ ಬಾಳಿ, ಹಣಮಂತ ಮಾದರ, ಅನೀಲ ಮಾದರ, ಶಿವಲಿಂಗ ಮಾದರ, ಮಲ್ಲಿಕಾರ್ಜುನ ಜಿಜೀಣಿ, ಅರವಿಂದ ಮಡಿಮನಿ, ಶೇಖರ ಕವಡಿಮಟ್ಟಿ, ಅನೀಲ ರತ್ನಾಕರ, ನಾಗರಜ ಮಾದರ, ಸುನೀಲ ದೇವರಮನಿ, ಅಕಾಶ ಕಲ್ಯಾಣಿ ಇನ್ನಿತರರು ಉಪಸ್ಥಿತರಿದ್ದರು.

ಡಾ.ಬಾಬು ಜರಜೀವನ್ ರಾಮ ಜಯಂತಿ

ಉದಯರಶ್ಮಿ ನ್ಯೂಸ್

ಅಫಜಲಪುರ: ಪಟ್ಟಣದ ತಪಸ್ವಿ ಕಚೇರಿಯಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ



ಪ್ರಧಾನಿ ಡಾ. ಬಾಬು ಜರಜೀವನ್ ರಾಮ್ ಅವರ 117ನೇ ಜನ್ಮದಿನದ ನಿಮಿತ್ತವಾಗಿ ತಪಸ್ವಿಲ್ದಾರ್ ಸಂಜೀವ್ ಕುಮಾರ್ ದಾಸರ್ ಅವರು ಡಾ. ಬಾಬು ಜರಜೀವನ್ ರಾಮ್ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದರು. ಸಮಾಜದ ಮುಖಂಡರೂ ಶ್ರೀಕಾಂತ್ ಮಾತ್ಯಾಕರ್, ಸುನೀಲ ಕಟ್ಟಮನಿ, ಮಹಾಂತೇಶ್ ಬಡದಾಳ, ರವಿ ಗೌರ್ ಸೇರಿದಂತೆ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.